

UNIVERSAL
LIBRARY

OU_200372

UNIVERSAL
LIBRARY

All rights reserved.

ನೊದಲನೆಯ ಮುದ್ರಣ ೧೯೩೦
ಎರಡನೆಯ ಮುದ್ರಣ ೧೯೪೪

ಬಿ. ಬಿ. ಡಿ. ಪವರ್ ಪ್ರೆಸ್
ಅರಳಿಪೇಟೆ, ಬೆಂಗಳೂರು ಸಿಟಿ
೧೯೪೪

ಮೊದಲನೆಯ ಮುದ್ರಣದ ಮುನ್ನುಡಿ

೧೯೨೯ನೇ ಇಸವಿಯಲ್ಲಿ ಬೆಳಗಾವಿ ನಗರದಲ್ಲಿ ನೆರೆದ ಶುಕ್ಲ ಸಂವತ್ಸರದ ಕರ್ಣಾಟಕ ಸಾಹಿತ್ಯ ಸಮ್ಮೇಲನದ ಮುಂದೆ ನಾನು ಮಾಡಿದ ಆರಂಭ ಭಾಷಣವನ್ನು ಈ ಪುಸ್ತಕದ ರೂಪದಲ್ಲಿ ಅಚ್ಚು ಮಾಡಿಸಿದೆ. ಆ ಸಮ್ಮೇಲನದ ಏರ್ಪಾಡಿನಲ್ಲಿ ಬೆಳಗಾವಿನ ನಮ್ಮ ಪ್ರಮುಖ ಕರ್ಣಾಟಕರು ತೋರಿಸಿದ ಉತ್ಸಾಹ ಮಂತ್ರಶಕ್ತಿ ಕಾರ್ಯದಕ್ಷತೆಗಳನ್ನು ಇಷ್ಟೆಂದು ಹೇಳುವಂತಿಲ್ಲ. ಈ ವಿಚಾರದಲ್ಲಿ ಉತ್ತರ ಕರ್ಣಾಟಕವು ಕನ್ನಡ ನಾಡಿಗೆ ಆದರ್ಶವಾಗಿದೆ. ಸಮ್ಮೇಲನಗಳ ಸಮಯದಲ್ಲಿ ಕಾಣುವ ಈ ಉತ್ಸಾಹವು ನಮ್ಮ ಜನದಲ್ಲಿ ಎಷ್ಟು ಜೀವಕಳೆಯಿದೆಯೆಂಬುದನ್ನು ತೋರಿಸುತ್ತದೆ. ಇಂಥ ಉತ್ಸಾಹವನ್ನೂ ಶಕ್ತಿಯನ್ನೂ ಆರು ತಿಂಗಳಿಗೊಮ್ಮೆ ವರ್ಷಕ್ಕೊಮ್ಮೆ ತೋರಿಸಿ ಉಳಿದಾಗ ಸುಮ್ಮನೆ ಇರುವುದನ್ನು ಬಿಟ್ಟು ಸರ್ವದಾ ಕಾರ್ಯದಲ್ಲಿ ಪ್ರಕಾಶಗೊಳಿಸುತ್ತಿರುವುದೇ ಮುಂದುವರಿಯುವ ಜನದ ಲಕ್ಷಣ. ಈ ಬಗ್ಯೆ ನಾವು ಮಾಡಬೇಕಾಗಿರುವ ಕಾರ್ಯಗಳು ಯಾವುವೆಂಬುದನ್ನು ನಾನು ಸಭೆಯ ಮುಂದೆ ಮಾಡಿದ ಭಾಷಣದಲ್ಲಿ ಸೂಚಿಸಲು ಯತ್ನಮಾಡಿದೆನು. ಇಂಥ ಭಾಷಣದಲ್ಲಿ ಎಷಯ ಹೊಸದಾಗಿರಲಾರದು; ಈ ಭಾಷಣದಲ್ಲಿ ರೀತಿಯಾಗಲಿ ವಿಶೇಷವಾಗಿ ಸಾಹಿತ್ಯದ್ದೆಂದು ನಾನು ಹೇಳಲಾರೆನು; ಭಾಷಣವು ಲಂಬವೂ ಆಯಿತು. ನನ್ನ ಜ್ಞಾಪಕಕ್ಕಾಗಿ ಮಾಡಿಕೊಳ್ಳಬಹುದಾಗಿದ್ದ ಕರ್ತವ್ಯಗಳ ಪಟ್ಟಿಯೊಂದನ್ನು ದೇಶ ಸೇವಕರೂ ಭಾಷಾ ಸೇವಕರೂ ನೆರೆದ ಸಭೆಯ ಮುಂದೆ ಇರಿಸುವುದು ಉಚಿತವೆಂದು ನನಗೆ ತೋರಿದ್ದರಿಂದ ಭಾಷಣಕ್ಕೆ ಈ ರೂಪು ಬಂದಿತು. ಅದೇ ಪಟ್ಟಿಯನ್ನು ಈಗ ನಮ್ಮ ಜನರ ಮುಂದೆ ಇರಿಸಿದೆ. ಇದನ್ನು ಓದುವುದರಲ್ಲಿ ಯಾರಿಗಾದರೂ ಬೇಸರ ತೋರುವುದಾದರೆ ಅಂಥವರು ಈ ಉದ್ದೇಶವನ್ನು ನೆನೆದು ನನ್ನನ್ನು ಮನ್ನಿಸಬೇಕಾಗಿ ಬೇಡುತ್ತೇನೆ.

ಬೆಂಗಳೂರು, ಶುಕ್ಲ ಸಂವತ್ಸರ }
 ಫಾಲ್ಗುಣ ಶುದ್ಧ ತ್ರಯೋದಶಿ. }

ಮಾಸ್ತಿ ವೆಂಕಟೇಶ ಅಯ್ಯಂಗಾರ್.

ಕನ್ನಡದ ಸೇವೆ

ಬೆಳಗಾವಿನ ಸಾಹಿತ್ಯ ಸಮ್ಮೇಲನದಲ್ಲಿ
ಅಧ್ಯಕ್ಷಸ್ಥಾನದಿಂದ ಮಾಡಿದ ಭಾಷಣ

ವಂದನೆ

ಕುಲ ಮಾತೆಯರೆ, ಮಹನೀಯರೆ ! ಕರ್ಣಾಟಕ ಸಾಹಿತ್ಯ ಸಮ್ಮೇಲನದ ಈ ಅಧಿವೇಶನಕ್ಕೆ ನನ್ನನ್ನು ಅಧ್ಯಕ್ಷನೆಂದು ಮಾಡಿ ತಾವು ನನ್ನಲ್ಲಿ ತೋರಿರುವ ಪ್ರೇಮಕ್ಕೆ ನಾನು ಬಹಳ ಕೃತಜ್ಞನಾಗಿದ್ದೇನೆ. ಕನ್ನಡ ಭಾಷೆಯ ಸೇವಕನಿಗೆ ನಮ್ಮ ಜನರು ತೋರಬಹುದಾದ ಮರ್ಯಾದೆಯಲ್ಲಿ ಈ ಅಧ್ಯಕ್ಷ ಸ್ಥಾನವನ್ನು ವಹಿಸುವುದೇ ಹಿರಿಯ ಮರ್ಯಾದೆ. ಈಗ ನಾಲ್ಕು ವರ್ಷಗಳ ಹಿಂದೆಯೇ ಬೆಳಗಾವಿನ ತಾವು ನನ್ನನ್ನು ಈ ಸ್ಥಾನಕ್ಕೆ ಕರೆದಿರ. ಆಗ ನಾನು 'ನಾನಿನ್ನೂ ಬಹಳ ಚಿಕ್ಕವನು, ಬೇರೆಯವರನ್ನು ಕರೆಯಿರಿ' ಎಂದು ಹೇಳಿ ಕ್ಷಮೆಯನ್ನು ಬೇಡಿದೆನು. ಆ ವರ್ಷ ಶ್ರೀಮಾನ್ ಬೆನಗಲ್ ರಾಮರಾಯರು ಅಧ್ಯಕ್ಷ ಪದವಿಯನ್ನಲಂಕರಿಸಿ ಮೂವತ್ತು ವರ್ಷದಿಂದ ನಮ್ಮ ಸಾಹಿತ್ಯದ ಬೆಳವಣಿಗೆಯನ್ನು ಕಾದು ನೋಡಿರುವುದರ ಫಲವಾದ ಒಂದು ಅಮೋಘ ಭಾಷಣವನ್ನು ಇಲ್ಲಿ ಮಾಡಿದರು. ತಾವು ನನ್ನನ್ನು ಈ ಸಾರಿ ಕರೆದಾಗಲೂ ನಾನು ಈ ಸ್ಥಾನವು ನನಗೆ ಬೇಡವೆಂದೇ ಹೇಳಿದೆನು. ಅಂದಿನಿಂದಂದಿಗೆ ನಾಲ್ಕು ವರ್ಷಗಳು ಕಳೆದಿವೆ. ಆದರೆ ಅವು ನನ್ನಲ್ಲಿ ವಯಸ್ಸಾಯಿತೆಂಬ ಭಾವನೆಯನ್ನು ತಂದಿಲ್ಲ. ಇದು ನಮ್ಮನ್ನೆಲ್ಲ ಕವಿದಿರುವ ಒಂದು ಮಾಯೆಯೆಂದು ಕಾಣುತ್ತದೆ. ಆದರೆ ತಾವು ಈ ಸಲ ನನ್ನನ್ನು ಬಿಡಲಿಲ್ಲ. ಇದರಲ್ಲಿ ತಾವು ತೋರಿರುವ ವಿಶ್ವಾಸದಿಂದ ನನ್ನ ಮನಸ್ಸು

ಉಬ್ಬುತ್ತಿದೆ; ಹಾಗೆಯೇ, ಈ ಕೆಲಸದ ಭಾರವನ್ನು ನೆನೆದಾಗ ಸ್ವಲ್ಪ ಕುಗ್ಗುತ್ತದೆ. ಹಿಂದೆ ಈ ಸ್ಥಾನದಿಂದ ತಮ್ಮ ವೈದುಷ್ಯ ಪ್ರತಿಭೆ ಪ್ರಪಂಚ ಜ್ಞಾನಗಳ ಬೆಳಕನ್ನು ಸಭೆಗೆ ಬೀರಿದ ಮಹನೀಯರು ಎಂಥಂಥವರೆಂದು ನೆನೆದ ಯಾರಿಗೇ ಆಗಲಿ ಅವರು ನಡೆದ ದಾರಿಯಲ್ಲಿ ತಾನು ನಡೆಯ ಬಲ್ಲೆನೆ ಎಂದು ಶಂಕೆ ಬರುವುದು ಸಹಜ. ನನಗಂತೂ ಈ ಶಂಕೆ ಸಂಪೂರ್ಣವಾಗಿ ಉಂಟು. ಇದಲ್ಲದೆ ಈ ಸಲ ಇಲ್ಲಿ ನನ್ನ ಮಿತ್ರರಾದ ಶ್ರೀಮಾನ್ ಪಂಜೇ ಮಂಗಳೇಶರಾಯರು ಅಧ್ಯಕ್ಷರಾಗಿರಬೇಕಾಗಿತ್ತು ಎಂಬುದು ಬೇರೆ. ಪಂಜೇರಾಯರವರ ಪರಿಚಯವುಳ್ಳವರು ಅವರು ಈ ಸ್ಥಾನಕ್ಕೆ ಎಷ್ಟು ಅರ್ಹರೆಂಬುದನ್ನು ಚೆನ್ನಾಗಿ ಬಲ್ಲರು. ಹುತ್ತರೀ ಹಾಡು ಮೊದಲಾದ ಅವರ ಕವಿತೆಗಳನ್ನೂ ಮುದ್ದಣ ಕವಿಯ ಏಷಯ ದಲ್ಲಿ ಅವರು ಬರೆದಿರುವ ಲೇಖನವನ್ನೂ ಓದಿದವರು ಅವರ ರಸಜ್ಞತೆಯೂ ಅವರ ವಿಮರ್ಶೆಯೂ ಎಷ್ಟು ನಯನಾದುವು ಎಂದು ತಿಳಿದಿರುವರು. ಅವರು ಈ ಕೆಲಸಕ್ಕೆ ಖಂಡಿತವಾಗಿಯೂ ಒಪ್ಪಿಕೊಳ್ಳಬೇಕಾಗಿತ್ತು ಎಂದು ನನಗೆ ತೋರುತ್ತದೆ. ಪಂಜೆಯವರು ಕಾರಣಾಂತರದಿಂದ ಬರಲಾಗಲಿಲ್ಲವಾದರೂ ಶ್ರೀಮಾನ್ ಆಲೂರ ವೆಂಕಟರಾಯರಾದರೂ ಈ ಕೆಲಸಕ್ಕೆ ಒಪ್ಪಿಕೊಳ್ಳಬೇಕಾಗಿತ್ತು. ಶ್ರೀಮಾನ್ ವೆಂಕಟರಾಯರು ನಾನು ಕಾಲೇಜಿನಲ್ಲಿ ಓದುತ್ತಿದ್ದಾಗಲಿಂದ ಕನ್ನಡಕ್ಕಾಗಿ ದುಡಿದಿದ್ದಾರೆ. ರಾಜಕೀಯವಾಗಿ ಬೇರೆ ಬೇರೆಯ ಭಾಗಗಳಾದರೂ ಕನ್ನಡ ನಾಡ ಪ್ರಾಂತಗಳಲ್ಲಿ ಏಕೀಕರಣದ ಭಾವನೆ ಹುಟ್ಟಿರುವುದೂ ಅವು ತಕ್ಕ ಮಟ್ಟಿಗೆ ಒಂದು ಮನಸ್ಸಿನಿಂದ ನಡೆಯುತ್ತಿರುವುದೂ ಆಲೂರವರ ಮತ್ತು ಇವರ ಮಿತ್ರರ ಸಾಹಸ, ದೂರದೃಷ್ಟಿ, ಇವುಗಳ ಫಲ. ಇವರೂ ಕೂಡ ಈ ಸ್ಥಾನವನ್ನು ಬೇಡವೆಂದು ಹೇಳಿದರು. ತಾವೆಲ್ಲ ಇವರ ಜೊತೆಗೆ ಸೇರಿ ನನ್ನನ್ನು ಇಲ್ಲಿ ಕೂರಿಸಿರುವುದನ್ನು ನೋಡಿದರೆ ಹಿರಿಯರು ಕಿರಿಯರನ್ನು ಹಸೆಯ ಮೇಲೆ ಕೂರಿಸಿ ಹರಸುವ ಪ್ರೀತಿ ಕಾಣುತ್ತಿದೆ. ಹೇಗಾದರೂ ನಾನು ಈ ಮರ್ಯಾದೆಗೆ ಒಪ್ಪಿದುದಾಯಿತು. ಇನ್ನು, ಕೆಲಸದಲ್ಲಿ ಏನು ಕುಂದು ಕೊರತೆ ಬಂದರೂ ನನ್ನನ್ನು ಇಲ್ಲಿ ಕೂರಿಸಿದ ಎಶ್ವಾಸವೇ ಅದನ್ನು ಮನ್ನಿಸಬೇಕಾಗಿದೆ.

ನಮ್ಮ ಪರಿಷತ್ತು

ನಮ್ಮ ಕರ್ಣಾಟಕ ಸಾಹಿತ್ಯ ಪರಿಷತ್ತು ಏರ್ಪಾಡಾಗಿ ಈಗ ಹದಿನಾಲ್ಕು ವರ್ಷಗಳು ಕಳೆದಿವೆ. ಕನ್ನಡದ ಸ್ಥಿತಿಯು ಈ ಹದಿನಾಲ್ಕು ವರುಷಗಳಲ್ಲಿ ಬಹಳ ವ್ಯತ್ಯಾಸ ಹೊಂದಿದೆ. ಪರಿಷತ್ತು ಮಾಡಿರುವ ಕಾರ್ಯವನ್ನು ನಾನು ಈ ಸಂದರ್ಭದಲ್ಲಿ ಪರಿಶೀಲಿಸುವುದಕ್ಕೆ ತೊಡಗುವುದಿಲ್ಲ. ಈಗ ನಾಲ್ಕು ವರ್ಷಗಳ ಹಿಂದೆ ಶ್ರೀಮಾನ್ ಬೆನಗಲ್ ರಾಮರಾಯರು ತಮ್ಮ ಭಾಷಣದಲ್ಲಿ ಪರಿಷತ್ತು ಅವರಿಗೆ ಮಾಡಿದ ಕೆಲಸವನ್ನೆಲ್ಲ ವಿವರಿಸಿ ಅದು ತೃಪ್ತಿಕರವಾಗಿ ನಡೆದಿದೆಯೆಂದು ತಿಳಿಸಿದರು. ಅವರು ಅಷ್ಟು ವಿಚಕ್ಷಣತೆಯಿಂದ ಮಾಡಿದ ಕೆಲಸವನ್ನು ನಾನು ಮತ್ತೆ ಮಾಡುವ ಆವಶ್ಯಕತೆಯಿಲ್ಲ. ಅಲ್ಲದೆ, ಪರಿಷತ್ತು ಈ ಕೆಲಸವನ್ನು ಮಾಡಿತು, ಆ ಕೆಲಸವನ್ನು ಮಾಡಲಿಲ್ಲ ಎಂದು ನಾನು ಯಾರೂ ಯಾರನ್ನೂ ಹೇಳುವಂತಿಲ್ಲ. ನಾನು ಮಾಡಿದುದನ್ನು ಪರಿಷತ್ತು ಮಾಡುತ್ತದೆ, ನಾನು ಮಾಡದೆ ಇದ್ದುದನ್ನು ಪರಿಷತ್ತು ಮಾಡಲಾರದು. ಪರಿಷತ್ತೇ ನಾನು ಮಾಡಿದುದು. ಒಟ್ಟಿನಲ್ಲಿ, ಪರಿಷತ್ತು ಕನ್ನಡಕ್ಕೆ ಈಗ ಮಾಡಿರುವುದಕ್ಕಿಂತ ಹೆಚ್ಚಾದ ಕೆಲಸವನ್ನು ಮಾಡದೆ ಇರುವುದಕ್ಕೆ ವಿದ್ಯಾವಂತರಾದ ಕನ್ನಡಿಗರ ಔದಾಸೀನ್ಯವೇ ಮುಖ್ಯ ಕಾರಣ. ಈ ವಿಷಯವನ್ನು ಹೇಳಲು ನನಗೆ ವ್ಯಸನವಾಗುತ್ತದೆ. ಮಹನೀಯರೇ, ಕನ್ನಡ ನಾಡಿನ ಇಷ್ಟು ಸಾವಿರ ಮಂದಿ ಸುಶಿಕ್ಷಿತರಾದವರಲ್ಲಿ ಹತ್ತರಲ್ಲಿ ಒಂದರ ಸಂಖ್ಯೆಯಷ್ಟು ಜನ ಪರಿಷತ್ತಿಗೆ ಸದಸ್ಯರಾಗಿಲ್ಲವೇಕೆ? 'ಪರಿಷತ್ತು ಚೆನ್ನಾಗಿ ಕೆಲಸಮಾಡಲಿ, ಆಮೇಲೆ ನಾನು ಬಂದು ಅದಕ್ಕೆ ಸದಸ್ಯನಾಗುತ್ತೇನೆ' ಎಂದು ಅನೇಕರು ಹೇಳುವರು. ಮೈಚೆನ್ನಾಗಿ ಕೆಲಸಮಾಡಲಿ, ಆಮೇಲೆ ನಾನು ಅದಕ್ಕೆ ನೆರವಾಗುತ್ತೇನೆ ಎಂದು ಹೇಳಿ ಕಯ್ಯೋ ಕಣ್ಣೋ ಕೆಲಸಮಾಡದೆ ನಿಂತರೆ ಅದನ್ನು ಏನೆಂದು ವರ್ಣಿಸಬಹುದು? ಪರಿಷತ್ತು ಮಾಡಬಹುದಾದ ಕೆಲಸ ನೂರು ಇದೆ. ಜನರು ಬಂದು ಸದಸ್ಯರಾಗಿ ಹಣವನ್ನು ಕೊಟ್ಟು ಇತರ ಸಹಾಯ ಮಾಡಿ ಅದಕ್ಕಾಗಿ ದುಡಿದರೆ ಆ ಕೆಲಸ ನಡೆಯಬಹುದು; ಇಲ್ಲದಿದ್ದರೆ ಅದು ನಡೆಯುವ ಸಂಭವವೇ ಇಲ್ಲ.

ಪರಿಷತ್ಪತ್ರಿಕೆ

ಇದಕ್ಕೆ ಉದಾಹರಣೆಯಾಗಿ ನಮ್ಮ ಪರಿಷತ್ಪತ್ರಿಕೆಯ ಕೆಲಸ ನನ್ನು ಕುರಿತು ಆಲೋಚಿಸಿರಿ. ವರ್ಷಕ್ಕೆ ನಾಲ್ಕು ಸಲ ಹೊರಡ ಬೇಕಾದ ಈ ಪತ್ರಿಕೆಗೆ ಸಲ ಸಲಕ್ಕೂ ಲೇಖನಗಳನ್ನು ಹವಣಿಸುವ ಕೆಲಸ ಬಹಳ ದುಸ್ತರವಾಗಿ ಕುಳಿತಿದೆ. ಈಗ ಹಲವು ಸಂಚಿಕೆಗಳು ಹಿಂದೆ ಬಿದ್ದಿವೆ. ವರ್ಷದಲ್ಲಿ ನಾನೂರು ಪುಟಗಳಷ್ಟು ಬರವಣಿಗೆ ನಮ್ಮ ಸೀಮೆಯಲ್ಲಿ ಸಿಕ್ಕದೆಹೋದರೆ ಪರಿಷತ್ಪತ್ರಿಕೆಯ ಗತಿ ಏನು? ಈ ಪತ್ರಿಕೆಯನ್ನು ನಡೆಯಿಸಲಾರದ ನಮ್ಮ ಶಕ್ತಿ ಇನ್ನೆಷ್ಟರದು? ನಮ್ಮ ಸಾಹಿತ್ಯ, ಇತರ ಸಾಹಿತ್ಯಗಳು, ನಮ್ಮ ಸೀಮೆಯ ಇತಿಹಾಸ, ಸಂಸ್ಕೃತಿ, ಇವುಗಳಲ್ಲಿ ಆಸಕ್ತಿಯುಳ್ಳವರು ನಮ್ಮಲ್ಲಿ ಅನೇಕರಿದ್ದೇವೆ. ಇಷ್ಟತ್ತುಜನ ವರ್ಷಕ್ಕೆ ಒಂದು ಲೇಖನದಂತೆ ಕೊಟ್ಟರೆ ಪತ್ರಿಕೆ ಸಕಾಲ ದಲ್ಲಿ ಹೊರಡಬಹುದು. ನಾವು ಇಷ್ಟನ್ನು ಮಾಡಲಾರೆವೆ? ಪತ್ರಿಕೆ ಹೊರಡುವದಿಲ್ಲ ಎಂದು ಎಲ್ಲರೂ ಅಸಮಾಧಾನವನ್ನು ಮಾತ್ರ ಸೂಚಿಸಿ ದರೆ ಏನುಮಾಡಿದ ಹಾಗಾಯಿತು? ಈಚೆಗೆ ಪತ್ರಿಕೆಯ ಕೆಲಸಕ್ಕೆ ಸ್ವಲ್ಪ ಹೆಚ್ಚಿನ ಏರ್ಪಾಡುಗಳನ್ನು ಮಾಡಿಕೊಂಡಿರುವುದರಿಂದ ಇನ್ನುಮೇಲೆ ಅದು ಸಕಾಲದಲ್ಲಿ ಬರಬಹುದೆಂದು ಭರವಸೆ ಇದೆ. ಮುಖ್ಯ, ನಾನು ಅರಿಕೆಮಾಡುವುದು ಇಷ್ಟೇ: ನಮ್ಮಲ್ಲಿ ವಿದ್ಯಾವಂತರೆಲ್ಲ ಪರಿಷತ್ತನ್ನು ತಾವು ನಮ್ಮ ಜನರ ಸೇವೆಗಾಗಿ ಮಾಡಿಕೊಂಡಿರುವ ಸಂಸ್ಥೆಯೆಂದು ಭಾವಿಸಿ ಸಾಧ್ಯವಾದಷ್ಟು ಜನರನ್ನು ಅದಕ್ಕೆ ಸದಸ್ಯರನ್ನಾಗಿ ಮಾಡಿ ಅದು ಈಗ ಮಾಡುತ್ತಿರುವ ಕೆಲಸವೂ ಇನ್ನೂ ಮಾಡಬಹುದಾದ ಕೆಲಸವೂ ಚೆನ್ನಾಗಿ ನಡೆಯುವಂತೆ ನೆರವಾಗಬೇಕು. ಇದನ್ನು ಮಾಡುವ ಹೊಣೆ ನಮ್ಮದು; ಇದನ್ನು ಮಾಡದೆ ಇದ್ದರೆ ತಪ್ಪು ನಮ್ಮದು; ಪರಿಷತ್ತಿನದಲ್ಲ.

ಕನ್ನಡ-ಸಂಸ್ಕೃತ

ನಮ್ಮಲ್ಲಿ ಸಾಕಾದಷ್ಟು ಜನ ಕೆಲಸಮಾಡದೆ ಇರುವ ತಪ್ಪಿಗೆ ಕೆಲವು ಕಾರಣಗಳೂ ಇವೆಯೆಂದು ನಾವು ಒಪ್ಪಿಕೊಳ್ಳಬೇಕು. ನಮ್ಮಲ್ಲಿ ಬರೆಯುವ ವಾಡಿಕೆ ಬಂದಿಲ್ಲ. ನಮ್ಮ ಹೃದಯದಲ್ಲಿ ಕನ್ನಡಕ್ಕೆ

ಸರಿಯಾದ ಸ್ಥಾನ ಇನ್ನೂ ದೊರೆತಿಲ್ಲ. ಹಿಂದೆ ಸಂಸ್ಕೃತದಿಂದ, ಈಚೆಗೆ ಇಂಗ್ಲೀಷಿನಿಂದ, ಕನ್ನಡವು ಕಡೆಗೆ ಬಿತ್ತು. ಪೂರ್ವದಲ್ಲಿ ಸಂಸ್ಕೃತವನ್ನು ಕಲಿತವರು ಕನ್ನಡದ ವಿಷಯದಲ್ಲಿ ಆದರವನ್ನು ತೋರಬೇಕಾದ ಕಾರಣ ಎರಲಿಲ್ಲ. ಕನ್ನಡ ಸಾಹಿತ್ಯದಲ್ಲಿ ಏನಿದೆ? ವೃತ್ತಗಳಿವೆ, ಕಂದಗಳಿವೆ. ಸಂಸ್ಕೃತ ಕಾವ್ಯಗಳಲ್ಲಿಲ್ಲದ ಸೊಗಸು ಇಲ್ಲಿ ಇದೆಯೇ? ಇನ್ನು ತತ್ತ್ವವೇನು? ನೇದಾಂತವೇನು? ವ್ಯಾಕರಣವೇನು? ಇತರ ಶಾಸ್ತ್ರವೇನು? ಸಂಸ್ಕೃತದಲ್ಲಿಲ್ಲದ್ದು ಕನ್ನಡದಲ್ಲಿಲ್ಲ; ಏನಿದೆಯೋ ಅದು ಸಂಸ್ಕೃತದ ಮೂಲವನ್ನು ಅವಲಂಬಿಸಿ ಬರೆದಿರತಕ್ಕದ್ದು: ಇದು ಕೆಲವರ ಮತ. ಇನ್ನು ಕೆಲವರು ಇದೇ ಮಾತನ್ನು ಇನ್ನೂ ಕಠಿನವಾಗಿ ಹೇಳುವರು. ನನ್ನ ಪರಿಚಯದ ಆಚಾರ್ಯರೊಬ್ಬರು ಒಂದು ಸಲ, “ಕನ್ನಡದಲ್ಲಿ ಏನಿದೆ ಸ್ವಾಮಿ? ಶುದ್ಧ ಪಿಶಾಚ ಭಾಷೆ” ಎಂದರು. ಅವರ ಮನೆಯ ಮಾತು ಕನ್ನಡ. ಅದರಿಂದಲೇ ಅದು ಅವರಿಗೆ ಪಿಶಾಚ ಭಾಷೆಯಾಗಿ ಕಂಡಿರಬಹುದೋ? ನಮ್ಮಲ್ಲಿ ಕೆಲಜನರು ಮಡಿಯಲ್ಲಿರುವಾಗ ಕನ್ನಡದಲ್ಲಿ ಮಾತನಾಡುವುದಿಲ್ಲವಂತೆ; ಅದು ಮೈಲಿಗೆಯೆಂದು ಅವರ ಭಾವನೆ. ಇಂಥವರೊಬ್ಬರು, “ಮಾಡದಲ್ಲಿ ಕೊಡವಿದೆ ತೆಗೆದುಕೊಂಡು ಬಾ” ಎನ್ನುವುದಕ್ಕೆ “ನಕರೋತಿ ಮಧ್ಯೇ ನದದಾತಿ ವರ್ತತೇ ತಮಾನಯ” ಎಂದು ಹೇಳಿದರೆಂದು ಒಂದು ಹಾಸ್ಯದ ಕತೆಯಿದೆ. ನಮ್ಮ ತಾಯಂದಿರು, ನಮ್ಮ ಅಕ್ಕ ತಂಗಿಯರು, ನಮ್ಮ ಪ್ರಿಯೆಯರು, ನಮ್ಮ ಮಕ್ಕಳು ನಮ್ಮೊಂದಿಗೆ ಆಡುವ ಮಾತು ನಮ್ಮ ಮನಸ್ಸಿಗೆ ಪಿಶಾಚ ಭಾಷೆಯಾಗಿಯೂ ಮೈಲಿಗೆಯ ಭಾಷೆಯಾಗಿಯೂ ಕಂಡರೆ ನಮ್ಮ ದುರವಸ್ಥೆ ಇನ್ನೆಂತಹದು? ಅದು ಪಿಶಾಚ ಭಾಷೆ, ಮೈಲಿಗೆಯ ಭಾಷೆ ಎಂದು ಕೆಲವರು ಹೇಳಿದರೆ ಏನಾಯಿತು ಎಂದು ನೀವು ಹೇಳುವರಾ? ಮಹನೀಯರೇ, ನಾವೆಲ್ಲ ನಮ್ಮ ಭಾಷೆಯನ್ನು ನಿರಾಕರಿಸದೆ ಇದ್ದ ಮಾತ್ರಕ್ಕೆ ಸಾಲದು. ನಮಗೆ ನಮ್ಮ ಭಾಷೆ ದೇವ ಭಾಷೆ ಎಂಬ ಮಮತೆ ಇರಬೇಕು. ಸಂಸ್ಕೃತ ಭಾಷೆ ಮಾತ್ರ ಗೀರ್ವಾಣರ ಭಾಷೆಯಲ್ಲ; ನಮ್ಮ ಭಾಷೆಯೂ ಗೀರ್ವಾಣರ ಭಾಷೆಯೇ. ತಾಯ ಮಮತೆ, ಸೋದರಿಯ ಪ್ರೀತಿ, ಪ್ರಿಯೆಯ ಕೂರ್ಮಿ, ಇವು ನಮ್ಮ ಉದ್ಧಾರಕ್ಕಾಗಿ

ನಮ್ಮ ಬದುಕಿನಲ್ಲಿ ದೈವಶಕ್ತಿಯು ಧರಿಸುವ ರೂಪಗಳು. ಮಾನವ ಹೃದಯದ ಆನಂದ, ಸ್ಥೈರ್ಯ, ಭಕ್ತಿ, ಇವೆಲ್ಲ ದೈವೀಭಾವಗಳು. ಈ ಮಮತೆ ಪ್ರೀತಿ ಕೂರ್ಮಗೂ ಈ ಆನಂದ ಭಕ್ತಿ ಸ್ಥೈರ್ಯಗಳಿಗೂ ದೇಹವನ್ನು ಕೊಡುವ ಮಾತೆಲ್ಲ ದೇವ ಭಾಷೆ. ಪಂಪನ ಕಾವ್ಯದ ಭಾಷೆ, ಬಸವೇಶ್ವರನ ವಚನದ ಭಾಷೆ, ಹರಿದಾಸರ ಗೀತೆಗಳ ಭಾಷೆ, ಇದು ದೇವ ಭಾಷೆಯಲ್ಲದೆ ಮತ್ತೇನು? ಹೀಗೆಂಬ ಬುದ್ಧಿ ನಮ್ಮಲ್ಲೆಲ್ಲರಿಗೂ ಬರುವ ವರೆಗೂ ಕನ್ನಡದಲ್ಲಿ ನಾಕಾದಷ್ಟು ಬರವಣಿಗೆ ಬರಲಾರದು.

ಕನ್ನಡ-ಇಂಗ್ಲೀಷು

ಸಂಸ್ಕೃತದಲ್ಲಿ ಪ್ರವೇಶವಿರುವವರಿಗೆ ಹೇಗೋ ಹಾಗೆಯೇ ಇಂಗ್ಲೀಷ್‌ನಲ್ಲಿ ಪ್ರವೇಶವಿರುವವರಿಗೂ ಸಾಮಾನ್ಯವಾಗಿ ಕನ್ನಡದ ವಿಷಯದಲ್ಲಿ ಆಶ್ರದ್ಧೆ. ಸಂಸ್ಕೃತದಲ್ಲಿರುವುದು ಕನ್ನಡದಲ್ಲಿ ಎನಿದೆ ಎಂದು ಸಂಸ್ಕೃತ ಪಂಡಿತರು ಹೇಳುವಂತೆ ಇಂಗ್ಲೀಷಿನಲ್ಲಿರುವುದು ಕನ್ನಡದಲ್ಲಿ ಎನಿದೆ ಎಂದು ಇಂಗ್ಲೀಷ್ ಪಂಡಿತರು ಎನ್ನುವರು. ಈ ಮಾತು ನಿಜವೂ ಆಹುದು. ಇಂಗ್ಲೀಷಿನಲ್ಲಿರುವ ಕಾವ್ಯ, ಇಂಗ್ಲೀಷಿನಲ್ಲಿರುವ ಕತೆ, ಇಂಗ್ಲೀಷಿನಲ್ಲಿರುವ ವಿಮರ್ಶೆ ನಮ್ಮ ಭಾಷೆಯಲ್ಲಿ ಇಲ್ಲ. ನಿಜ, ಆದರೆ ಏಕೆ ಇಲ್ಲ? ಇಲ್ಲವೆಂದು ಹೇಳುವವರು ಹಾಗೆ ಹೇಳಿ ತಟಸ್ಥರಾಗಿರುವುದರಿಂದ. ಇಂಗ್ಲೀಷಿನ ಕಾವ್ಯವೂ ಕತೆಯೂ ವಿಮರ್ಶೆಯೂ ನಾನೂರು ವರುಷಗಳ ಬೆಳಸು ; ಸಾವಿರ ಜನರ ಕೆಲಸ. ಅವರು ಕೆಲಸ ಮಾಡಿದಷ್ಟು ಜನ, ಅವರು ಕೆಲಸಮಾಡಿದಷ್ಟು ಕಾಲ, ನಾವೂ ಕೆಲಸ ಮಾಡಿದರೆ ನಮ್ಮಲ್ಲಿಯೂ ಉತ್ತಮವಾದ ಕಾವ್ಯವೂ ಉತ್ತಮವಾದ ಕತೆಯೂ ಉತ್ತಮವಾದ ವಿಮರ್ಶೆಯೂ ಪುಷ್ಕಲವಾಗಿ ಬೆಳೆಯುವುವು. ಅದನ್ನು ಬಿಟ್ಟು ನಾವು ಕನ್ನಡದಲ್ಲಿ ಇದೆಲ್ಲ ಇಲ್ಲ ಎಂದು ಹೇಳುವಷ್ಟರಿಂದ ಮಾತ್ರ ನಮ್ಮ ಕರ್ತವ್ಯ ಮುಗಿಯಿತೆಂದು ಭ್ರಮಿಸಿ ಸುಮ್ಮನಾಗುತ್ತೇವೆ. ಹಿಂದಣ ಶತಮಾನದ ಮಧ್ಯಕಾಲದಲ್ಲಿ ನಮ್ಮ ಜನರ ವಿದ್ಯೆಯು ಇಂಗ್ಲೀಷಿನಲ್ಲಿ ನಡೆಯಬೇಕೆ ದೇಶಭಾಷೆಗಳಲ್ಲಿ ನಡೆಯಬೇಕೆ ಎಂಬ ಚರ್ಚೆ ಬಂದಾಗ ಇಂಗ್ಲೀಷಿನ ಪರವಾಗಿ ಮಾತನಾಡಿದ ಲಾರ್ಡ್‌

ಮೆಕಾಲೇ ಮೊದಲಾದವರು ಇಂಗ್ಲಿಷ್ ಕಲಿತ ದೇಶೀಯರು ತಮ್ಮ ದೇಶಭಾಷೆಗಳಲ್ಲಿ ಇಂಗ್ಲೀಷಿನಲ್ಲಿರುವಂತಹ ಗ್ರಂಥಗಳನ್ನು ಬರೆಯುವ ರೀತಿಯನ್ನು ನಿರೀಕ್ಷಿಸಿದರು. ೧೮೫೪ನೆಯ ವರ್ಷದ ಆಡಳಿತದ ಪತ್ರದ ಈ ಮಾತುಗಳನ್ನು ಕೇಳಿರಿ :—

“ It is neither our aim nor desire to substitute the English Language for the vernacular dialects of the country. We have always been most sensible of the importance of the use of the languages which alone are understood by the great mass of the population. These languages, and not English, have been put by us in the place of Persian in the administration of justice, and in the intercourse between the officers of Government and the people. It is indispensable, therefore, that, in any general system of education, the study of them should be assiduously attended to. And any acquaintance with improved European knowledge which is to be communicated to the great mass of the people—whose circumstances prevent them from acquiring a high order of education, and who cannot be expected to overcome the difficulties of a foreign language—can only be conveyed to them through one or other of these vernacular languages.

“ In any general system of education, the English language should be taught where there is a demand for it; but such instruction should always be combined with a careful attention to the study of the vernacular language of the district and with such general instruction as can be conveyed through that language. And while the English language continues to be made use of, as by far the most perfect medium for the education of these persons who have acquired a sufficient knowledge of it to receive general instruction through it, the vernacular languages must be employed to teach the far larger class who are ignorant of, or imperfectly acquainted with, English. This can only be done effectually through the instrumentality of

masters and professors, who may, by themselves knowing English, and thus having full access to the latest improvements in knowledge of every kind, impart to their fellow-countrymen, through the medium of their mother-tongue, the information which they have thus obtained. At the same time, as the importance of the vernacular languages becomes more appreciated, the vernacular literatures of India will be gradually enriched by translations of European books, or by the original compositions of men whose minds have been imbued with the spirit of European advancement, so that European knowledge may gradually be placed in this manner within the reach of all classes of the people. We look, therefore, to the English language and to the vernacular languages of India together as the media for the diffusion of European knowledge, and it is our desire to see them cultivated together in all schools in India of a sufficiently high class to maintain a school-master possessing the requisite qualifications."

"ಈ ದೇಶದ ಭಾಷೆಗಳಿಗೆ ಪ್ರತಿಯಾಗಿ ಇಂಗ್ಲೀಷ್ ಭಾಷೆಯನ್ನು ವಾಡಿಕೆಗೆ ತರಬೇಕೆಂದು ನಮ್ಮ ಉದ್ದೇಶವಲ್ಲ; ಇದು ನಮಗೆ ಇಷ್ಟವೂ ಇಲ್ಲ ಪ್ರಜಾವರ್ಗದ ಬಹು ಮಂದಿಗೆ ತಿಳಿದಿರುವ ಭಾಷೆಗಳನ್ನು ಉಪಯೋಗಿಸುವುದು ಆವಶ್ಯಕವೆಂದು ನಾವು ಚೆನ್ನಾಗಿ ಬಲ್ಲೆವು. ನ್ಯಾಯಾಸ್ಥಾನಗಳಲ್ಲಿ ಪರ್ಷಿಯನ್ ಭಾಷೆಗೆ ಪ್ರತಿಯಾಗಿ ನಾವು ಈ ಭಾಷೆಗಳನ್ನೇ ಇರಿಸಿದ್ದೇವೆ, ಇಂಗ್ಲೀಷನ್ನಲ್ಲ. ಸರ್ಕಾರದ ಅಧಿಕಾರಿಗಳಿಗೂ ಜನರಿಗೂ ನಡೆಯುವ ವ್ಯವಹಾರದಲ್ಲೂ ಹೀಗೆಯೇ. ಆದುದರಿಂದ ಈ ಸೀಮೆಯ ವಿದ್ಯಾಭ್ಯಾಸ ಕ್ರಮದಲ್ಲಿ ಈ ಭಾಷೆಗಳಿಗೆ ವಿಶೇಷ ಗಮನ ಕೊಡುವುದು ಕೇವಲ ಆವಶ್ಯಕ. ಪ್ರಜಾ ಸಾಮಾನ್ಯದ ಬಹು ಸಂಖ್ಯಾಕರಾದ ಜನರು ಹೆಚ್ಚಿನ ವಿದ್ಯೆಯನ್ನು ಪಡೆಯುವ ಸ್ಥಿತಿಯಲ್ಲಿರುವುದಿಲ್ಲ; ಅಲ್ಲದೆ, ಅವರಿಗೆ ಸರ

ದೇಶದ ಭಾಷೆಯೊಂದನ್ನು ಕಲಿಯುವುದು ಕಷ್ಟವಾಗುತ್ತದೆ. ಇವರಿಗೆಲ್ಲ ಪಾಶ್ಚಾತ್ಯ ವಿಜ್ಞಾನದ ಪರಿಚಯವನ್ನು ಮಾಡಿಕೊಡುವುದಕ್ಕೆ ಈ ಭಾಷೆಗಳನ್ನೇ ಉಪಯೋಗಿಸಬೇಕಾಗುತ್ತದೆ

“ನಮ್ಮ ವಿದ್ಯಾಭ್ಯಾಸದ ಕ್ರಮದಲ್ಲಿ ಇಂಗ್ಲೀಷು ಬೇಕೆನ್ನುವ ಕಡೆ ಇಂಗ್ಲೀಷನ್ನು ಹೇಳಿಕೊಡಬೇಕು. ಆದರೆ ಇಂಗ್ಲೀಷನ್ನು ಹೇಳಿಕೊಡುವುದರಲ್ಲಿ ಆಯಾ ಪ್ರಾಂತದ ದೇಶಭಾಷೆಯನ್ನು ಚೆನ್ನಾಗಿ ಹೇಳಿಕೊಡಬೇಕು; ಮತ್ತು ಅದರಲ್ಲಿಯೇ ಸಾಧ್ಯವಾದ ಇತರ ವಿದ್ಯೆಯನ್ನು ಕಲಿಸಬೇಕು. ಇಂಗ್ಲೀಷು ಭಾಷೆಯೇನೋ ಎಷಯಗಳನ್ನು ತಿಳಿಸಿ ಜನರಿಗೆ ಪಾಠ ಹೇಳುವುದಕ್ಕೆ ಅನುಕೂಲವಾದ ಭಾಷೆ. ಸಾಕಾದಷ್ಟು ಇಂಗ್ಲೀಷು ಬಲ್ಲವರಿಗೆ ಆ ಭಾಷೆಯಿಂದಲೇ ಪಾಠ ಹೇಳಬೇಕು. ಆದರೆ ಇವರಿಗಿಂತ ಬಹು ಸಂಖ್ಯೆಯ ಜನಕ್ಕೆ ಇಂಗ್ಲೀಷು ಬಂದೇ ಇರುವುದಿಲ್ಲ; ಅಥವಾ, ಅಲ್ಪ ಸ್ವಲ್ಪ ಬಂದಿರುತ್ತದೆ. ಇಂಥವರಿಗೆ ದೇಶ ಭಾಷೆಗಳಲ್ಲಿಯೇ ಪಾಠ ಹೇಳಬೇಕು. ಈ ಕೆಲಸವನ್ನು ಸಮರ್ಪಕವಾಗಿ ಮಾಡಬೇಕಾದರೆ ದೇಶೀಯರಲ್ಲಿ ಇಂಗ್ಲೀಷನ್ನು ಕಲಿತು ಪಾಶ್ಚಾತ್ಯ ವಿಜ್ಞಾನವನ್ನು ಚೆನ್ನಾಗಿ ಬಲ್ಲವರಾಗಿ ತಮ್ಮ ಕಲಿವನ್ನು ತಮ್ಮ ಜನರಿಗೆ ದೇಶಭಾಷೆಗಳ ಮೂಲಕ ಹೇಳಬಲ್ಲ ಉಪಾಧ್ಯಾಯರ ಮೂಲಕ ಮಾತ್ರ ಸಾಧ್ಯ. ಇದೇ ಅಲ್ಲದೆ ದೇಶಭಾಷೆಗಳ ಬೆಲೆ ತಿಳಿದುಬಂದ ಹಾಗೆ ಇಂಡಿಯಾದೇಶದ ದೇಶಭಾಷೆಗಳ ವಾಚ್ಛಯಗಳು ಪಾಶ್ಚಾತ್ಯ ಗ್ರಂಥಗಳ ಭಾಷಾಂತರಗಳಿಂದಲೂ ಪಾಶ್ಚಾತ್ಯ ಪುರೋಗಮನದ ಭಾವಗಳಿಂದ ಉದ್ರಿಕ್ತವಾಗಿ ಬೆಳೆದ ಸ್ವತಂತ್ರ ಕೃತಿಗಳಿಂದಲೂ ತುಂಬುತ್ತವೆ. ಈ ರೀತಿಯಲ್ಲಿ ಜನಸಾಮಾನ್ಯಕ್ಕೆ ಪಾಶ್ಚಾತ್ಯ ವಿಜ್ಞಾನದ ಪರಿಚಯವು ಸಾಧ್ಯವಾಗುತ್ತದೆ. ಆದುದರಿಂದ ಪಾಶ್ಚಾತ್ಯ ವಿಜ್ಞಾನವು

ಜನರಲ್ಲಿ ಹರಡಬೇಕಾದರೆ ಇಂಗ್ಲೀಷ್ ಅಲ್ಲದೆ ದೇಶಭಾಷೆ
 ಗಳೂ ಸಾಧನಗಳೆಂದು ನಾವು ಅಭಿಪ್ರಾಯಪಡುತ್ತೇವೆ.
 ಇದಕ್ಕೆ ಅವಶ್ಯಕವಾದ ತಿಳಿವಳಿಕೆಯುಳ್ಳ ಉಪಾಧ್ಯಾಯ
 ನಿರುವ ಪ್ರತಿಯೊಂದು ಪಾಠಶಾಲೆಯಲ್ಲಿಯೂ ಈ ಎರಡು
 ಭಾಷೆಗಳನ್ನೂ ಕಲಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.”

ಈ ಮಾತುಗಳಲ್ಲಿರುವ ನಿರೀಕ್ಷೆ ಇನ್ನೂ ನೆರವೇರಲ್ಲ. ಇಂಗ್ಲೀ
 ಷನ್ನು ಕಲಿತು ಕನ್ನಡಕ್ಕೆ ನೆರವಾಗಲೆಂದು ಆ ಮಹನೀಯರು ಎಣಿಸಿದರೆ
 ನಾವು ಕನ್ನಡವನ್ನು ತೊರೆಯಲು ಕಾದಿದ್ದೇವೆ. ಶ್ರೀರಾಮನನ್ನು
 ಕರೆತರಲು ಭರತನೊಡನೆ ಹೊರಟ ಸೈನಿಕರು ಭರವ್ಯಾಜಾಶ್ರಮದ
 ಚೊಕ್ಕ ಭೋಜನಕ್ಕೆ ಮನಸೋತು ನಾವು ರಾಮನ ಬಳಿಗೂ ಹೋಗು
 ವುದಿಲ್ಲ, ಅಯೋಧ್ಯೆಗೂ ಬರುವುದಿಲ್ಲ, ಇಲ್ಲೇ ಊಟಮಾಡಿಕೊಂಡಿರು
 ತ್ತೇವೆ ಎಂದರಂತೆ. ಇಂಗ್ಲೀಷನ್ನು ಕಲಿತು ವಿಶೇಷ ಜ್ಞಾನವನ್ನು ಪಡೆದು
 ನಮ್ಮ ಜನರಿಗಾಗಿ ಅವನ್ನು ತರಹೋದ ಗೃಹಸ್ಥರು ಇಂಗ್ಲೀಷಿನ ಕತೆ
 ಗಳನ್ನೂ ಪದ್ಯಗಳನ್ನೂ ನಾವೆಲುಗಳನ್ನೂ ನೋಡಿ ಸುಮ್ಮನೆ ಅವನ್ನು
 ಓದುತ್ತ ಇದ್ದು ಬಿಡೋಣ ಎನ್ನುವುದು ಇದರಂತಾಯಿತು. ಅಥವಾ
 ಈ ಕಾಲದ ಸಂದರ್ಭವೊಂದನ್ನು ಹೋಲಿಸಿ ಹೇಳುವುದಾದರೆ ಸಂಸಾರದ
 ಖರ್ಚಿಗೆ ಹೆಚ್ಚು ಹಣ ಬರುವಂತಾಗಲೆಂದು ಮಗನನ್ನು ಓದಿಗೆ
 ಇಂಗ್ಲೆಂಡಿಗೆ ಕಳುಹಿಸಿದರೆ ಅವನು ಇಂಗ್ಲೀಷ್ ಹೆಣ್ಣನ್ನು ಮದುವೆಯಾಗಿ
 ಇಂಗ್ಲೆಂಡಿನಲ್ಲೇ ನಿಂತಂತಾಯಿತು.

ಇಂಗ್ಲೀಷಿನಲ್ಲಿ ಏನನ್ನು ಓದುತ್ತೇವೆ?

ಸಾಲದುದಕ್ಕೆ ನಾವು ವಿಶೇಷವಾಗಿ ಇಂಗ್ಲೀಷಿನಲ್ಲಿ ಓದುವುದು
 ಆ ಸಾಹಿತ್ಯದ ಉತ್ತಮ ಗ್ರಂಥಗಳನ್ನಲ್ಲ, ಆರಾಣೆಯ ದರ್ಜೆಯ ನಾವ
 ಲುಗಳನ್ನು. ಬೆಂಗಳೂರು ಮೈಸೂರಲ್ಲಿ ಸರ್ಕಾರದವರು ಸಾರ್ವಜನಿಕ
 ಪುಸ್ತಕಭಂಡಾರಗಳನ್ನು ಏರ್ಪಡಿಸಿದ್ದಾರೆ. ಅವುಗಳಲ್ಲಿ ವಿಶೇಷವಾಗಿ
 ಜನರು ತೆಗೆದುಕೊಂಡುಹೋಗಿ ಓದುವ ಪುಸ್ತಕಗಳು ಕೀಳ್ತರದ ನಾವ
 ಲುಗಳು. ನಾವೆಲನ್ನೇ ಓದುವುದಾದರೂ ಅದರಲ್ಲಿ ಒಳ್ಳೆಯ ರೀತಿಯವು

ಇವೆ; ಅವನ್ನು ನಾವು ಓದುವುದಿಲ್ಲ. ಷೇಕ್ಸ್‌ಪಿಯರ್, ಮಿಲ್ಟನ್, ವರ್ಡ್ಸ್‌ವರ್ತ್, ಮಾರ್ಲಿ, ಇವರ ಪುಸ್ತಕಗಳನ್ನು ಓದುವುದು ಸಾಮಾನ್ಯ ವಾಗಿ ಟೆಕ್ಸ್‌ಬುಕ್ ಆದರೆಯೇ; ಇಲ್ಲದಿದ್ದರೆ ಅವುಗಳ ಕಡೆ ನಮ್ಮ ಕೈಯೇ ಹೋಗುವುದಿಲ್ಲ. ಆಂಗ್ಲೀಯ ಸಾಹಿತ್ಯದ ಸಹಾಯದಿಂದ ಇತರ ಸಾಹಿತ್ಯದ ಪರಿಚಯವನ್ನು ಮಾಡಿಕೊಳ್ಳುವುದು ಸಾಧ್ಯ. ಈ ರೀತಿಯ ಪುಸ್ತಕಗಳೂ ನಮ್ಮಲ್ಲಿ ಬಳಕೆಗೆ ಬಂದಿಲ್ಲ. ಇದನ್ನೆಲ್ಲ ನೋಡಿದವರಿಗೆ ಇಂಗ್ಲೀಷು ಕಲಿತು ಈಗ ನಾವು ಓದುವ ಕಸವನ್ನು ಓದುವುದಕ್ಕಿಂತ ನಮ್ಮವರ ಹಿಂದಣ ಕಾವ್ಯಗಳನ್ನೇ ಓದುತ್ತಿದ್ದರೆ ಚೆನ್ನಾಗುತ್ತ ಎನ್ನಿಸುತ್ತದೆ. ಹಿಂದೆ ನಾನು ಹೇಳಿದ ರೂಪಕವನ್ನು ಒಂದು ಹೆಜ್ಜೆ ಮುಂದಕ್ಕೆ ಎಳೆಯುವುದಾದರೆ ಮಗನು ಮದುವೆಯಾದ ಇಂಗ್ಲೀಷ್ ಹೆಣ್ಣು ಸುಂದರಿಯೂ ಅಲ್ಲ, ಡ್ಯೂಕಿನ ಮಗಳೂ ಅಲ್ಲ; ಕುರೂಪಿ, ಹೋಟೆಲ್ ಕೀಪರ ಮಗಳು. ಇದಕ್ಕಿಂತ ನಮ್ಮವರ ಹುಡುಗಿ ಎಣ್ಣೆಗೊಂಪಾದರೂ ಮೂಗು ಮೋರೆ ಸರಿಯಾಗಿರುವವಳನ್ನು ಮದುವೆಯಾಗಿದ್ದರೆ ಚೆನ್ನಾಗಿರುತ್ತಿತ್ತು.

ವಿವರಣೆಯ ಮಾತು

ದೇಶಬಾಂಧವರೆ, ಈ ಮಾತುಗಳನ್ನು ನಾನು ಮತ್ತರ ಭಾವದಿಂದ ಹೇಳುತ್ತಿದ್ದೇನೆಂದು ತಾವು ಎಣಿಸಲಾರಿರಷ್ಟೆ? ನಾನು ಯಾರಲ್ಲಿ ಮಾತನಾಡುತ್ತೇನೆ? ಸಂಸ್ಕೃತದ ವಿಷಯದಲ್ಲಾಗಲಿ ಇಂಗ್ಲೀಷಿನ ವಿಷಯದಲ್ಲಾಗಲಿ ನನ್ನ ಮನಸ್ಸಿನಲ್ಲಿ ಮಾತನಾಡುತ್ತೇನೆ ಸ್ಥಳವಿಲ್ಲ. ಸಂಸ್ಕೃತದ ವಿಷಯದಲ್ಲಿ ನನಗೆ ಬಹಳ ಗೌರವಬುದ್ಧಿ ಇದೆ. ನಮ್ಮ ಹಿರಿಯರು ನಮಗೆ ಬಿಟ್ಟಿರುವ ಆಸ್ತಿಯ ಬಹುಭಾಗ ಆ ಭಾಷೆಯಲ್ಲಿದೆ; ಅದನ್ನು ನಾವು ಬಿಡಲಾಗದು. ಇಂಗ್ಲೀಷಾದರೂ ನನ್ನನ್ನು ಬೆಳೆಯಿಸಿದ ಭಾಷೆ; ಇನ್ನೂ ಬೆಳೆಯಿಸುತ್ತಿರುವ ಭಾಷೆ. ನಾನು ಆ ಭಾಷೆಯನ್ನು ಬಹಳ ವಿಶ್ವಾಸದಿಂದ ಓದಿದ್ದೇನೆ; ಇನ್ನೂ ಓದುತ್ತಿದ್ದೇನೆ. ಅದರ ವಿಷಯದಲ್ಲಿ ನನಗೆ ಬಹಳ ಪ್ರೇಮವುಂಟು. ನಮ್ಮವರು ಇಂಗ್ಲೀಷನ್ನು ಕಲಿಯಲೇ ಬೇಕೆಂದೂ, ಅದರ ಅತ್ಯುತ್ತಮ ಗ್ರಂಥಗಳನ್ನು ಓದಲೇ ಬೇಕೆಂದೂ, ಇದರಿಂದ ನಮಗೆ ಬರುವ ಸಂಸ್ಕೃತಿಯು ನಮಗೆ ಬರಿಯ

ಯಾವ ದೇಶಭಾಷೆಯನ್ನು ಓದಿದರೂ ಬರಲಾರದೆಂದೂ ನನ್ನ ಅಭಿಪ್ರಾಯ. ನಾವು ಈ ರೀತಿ ಇಂಗ್ಲೀಷನ್ನು ಓದಿ ನಮ್ಮ ತಿಳಿವನ್ನು ಹೆಚ್ಚಿಸಿಕೊಂಡು ಅದರ ಸಹಾಯದಿಂದ ನಾವೂ ಮುಂದುವರಿದು ನಮ್ಮ ಜನರನ್ನೂ ಮುಂದುವರಿಸುವುದಕ್ಕೆ ಪ್ರಯತ್ನಮಾಡಬೇಕು. ಇನ್ನು ನಮ್ಮ ಆಣ್ವತಮ್ಮಂದಿರ ವಿಷಯದಲ್ಲಿ ನನಗೆ ಮಾತ್ಸರ್ಯವಿಲ್ಲವೆಂದು ನಾನು ಬೇರೆ ಬ್ರೀಚಬೇಕೆ? ನನ್ನ ಭಾವನೆ ಇಷ್ಟೇ: ನಮ್ಮ ನಾಡ ಮಕ್ಕಳು ತಾಯನ್ನು ಮರೆಯದೆ ಎಲ್ಲ ವಿದ್ಯವೂ ಅವಳ ಸೇವೆಗಾಗಿ ಎಂಬುದನ್ನು ಮನಸ್ಸಿನಲ್ಲಿಡಬೇಕು. ನಾನೊಬ್ಬನು ಓದಿ ಜ್ಞಾನಿಯಾದರೆ, ನಾನೊಬ್ಬನು ಓದಿ ಸುಖಿಯಾದರೆ, ನಾನೊಬ್ಬನು ಓದಿ ಹಿರಿಯನಾದರೆ ಅದರಿಂದ ಬಂದ ಹಿರಿಯ ಫಲವೇನು? ಎಂಬ ಬೇಡವು ನಮ್ಮೆಲ್ಲರ ಮನಸ್ಸನ್ನು ಕೊರೆಯುತ್ತಿರಬೇಕು.

ಕನ್ನಡ-ಹಿಂದಿ

ನಮ್ಮ ಹೃದಯದಲ್ಲಿ ಕನ್ನಡದ ಸ್ಥಾನವು ಮೊದಲೇ ಹೀಗೆ ಅತಂತ್ರವಾಗಿರುವಲ್ಲಿ ಈಚೆಗೆ ನಮ್ಮ ಸೀಮೆಯ ರಾಜಕೀಯ ಪರಿಸ್ಥಿತಿಯಿಂದ ನಮ್ಮ ಜನಕ್ಕೆ ಹಿಂದೀ ಭಾಷೆಯೂ ಬರಬೇಕೆಂದು ಮುಖಂಡರು ನಿರ್ಧರಿಸಿದ್ದಾರೆ. ನಾನು ರಾಜಕೀಯನಲ್ಲ; ಒಂದು ಸರಕಾರದ ಅಧಿಕಾರ ವರ್ಗದಲ್ಲಿರುವುದರಿಂದ ನನಗೆ ರಾಜಕೀಯ ವಿಷಯಗಳ ಚರ್ಚೆಯಲ್ಲಿ ಪ್ರವೇಶವೂ ಇಲ್ಲ. ಆದರೆ ಹಿಂದಿ ಆವಶ್ಯಕವೆಂಬ ಈ ತೀರ್ಮಾನದಿಂದ ಕನ್ನಡದಮೇಲೆ ಯಾವ ಪರಿಣಾಮ ಉಂಟಾದೀತೆಂದು ಆಲೋಚಿಸುವುದು ಇಲ್ಲಿ ಅಪಕೃತವಾಗಲಾರದು. ದೇಶಕ್ಕೆಲ್ಲ ಸಾಮಾನ್ಯ ಭಾಷೆಯೊಂದು ಇರಬೇಕೆಂಬ ಕಾರಣದಿಂದ ರಾಜಕೀಯರು ಹಿಂದೀ ಭಾಷೆಯನ್ನು ಮುಂದಕ್ಕೆ ತರುತ್ತಿದ್ದಾರೆ. ಹಿಂದೆ ವಿದ್ಯಾವಂತರಿಗೆ ನಮ್ಮ ದೇಶದಲ್ಲಿ ಸಾಮಾನ್ಯ ಭಾಷೆ ಸಂಸ್ಕೃತವಾಗಿತ್ತು. ಈಚೆಗೆ ಇಂಗ್ಲೀಷು ಈ ಸ್ಥಾನವನ್ನು ಆಕ್ರಮಿಸಿಕೊಂಡಿದೆ. ಇನ್ನು ಮುಂದೆ ಹಿಂದೀ ಭಾಷೆ ಈ ಸ್ಥಾನವನ್ನು ತೆಗೆದುಕೊಳ್ಳಬಹುದೋ? ರಾಜಕೀಯ ದೃಷ್ಟಿಯಿಂದ ಮಾತ್ರ ನೋಡಿದರೆ ಇದಾಗಬಹುದೆಂದು ತೋರಿದರೂ ಇತರ ದೃಷ್ಟಿಯಿಂದ ಇದು ಅಪೇಕ್ಷಣೀಯವೆಂದು ನನ್ನ

ಮನಸ್ಸಿಗೆ ತೋರುವುದಿಲ್ಲ. ಒಂದೊಂದು ದೇಶಭಾಷೆಯನ್ನೂ ಆಯಾ ಜನರು ತಮ್ಮ ಬಾಳಿಕೆಗೆ ತಕ್ಕ ಸಾಧನವನ್ನಾಗಿ ಮಾಡಿಕೊಳ್ಳಬೇಕು. ಆದಕ್ಕೆ ಅವರು ತಮ್ಮ ಭಾಷೆಗೆ ಸುಕಾದಷ್ಟು ಗಮನವನ್ನು ಕೊಡಬೇಕು. ಇದರ ಜೊತೆಗೆ ಅವರು ಏಶಾಲ ಪ್ರಪಂಚದ ಜೀವನದೊಂದಿಗೆ ಸಂಬಂಧವನ್ನುಂಟುಮಾಡುವಂತಹ ಇನ್ನೊಂದು ಭಾಷೆಯನ್ನು ತಕ್ಕ ಮಟ್ಟಿಗೆ ಕಲಿಯಬೇಕು. ಈಗಿನ ಸ್ಥಿತಿಯಲ್ಲಿ ನಮಗೆ ಇಂಥ ಭಾಷೆ ಇಂಗ್ಲೀಷು ಭಾಷೆ. ಹಿಂದಿಯು ರಾಜಕೀಯ ದೃಷ್ಟಿಯಿಂದ ನಮಗೆ ಉಪಯೋಗವಾಗಬಹುದೇ ಹೊರತು ಕನ್ನಡಕ್ಕೆ ಒಂದು ಹೊಸ ಪ್ರಪಂಚವನ್ನು ತೋರಿಸಲಾರದು; ಒಂದು ಹೊಸ ನಿಯಮವನ್ನು ಕೊಡಲಾರದು. ಆದಕಾರಣ ನಾವು ಇಂಗ್ಲೀಷನ್ನು ಬಿಡುವಂತಿಲ್ಲ. ಆದರೆ ರಾಜಕೀಯ ಕಾರ್ಯಕ್ಕಾಗಿ ಬೇಕಾದಷ್ಟು ಹಿಂದಿಯನ್ನೂ ಕಲಿಯಬೇಕು. ಈ ಮಧ್ಯೆ ಕನ್ನಡದ ವಿಷಯದಲ್ಲಿ ನಮಗೆ ಇರುವ ಸ್ವಲ್ಪ ಉತ್ಸಾಹವು ಜನುಗಿಹೋಗದಂತೆ ಮಾತ್ರ ನೋಡಿಕೊಳ್ಳಬೇಕು.

ಮುಖ್ಯವಾದ ಮಾತು

ಮುಖ್ಯವಾಗಿ ಇದೆಲ್ಲದರ ಅರ್ಥ ಇಷ್ಟು ನಮ್ಮ ನಾಡ ಜನರೆಲ್ಲ ಕನ್ನಡವನ್ನು ಚೆನ್ನಾಗಿ ಕಲಿಯಬೇಕು. ಸಂಸ್ಕೃತವನ್ನು ಕಲಿತವರು, ಇಂಗ್ಲೀಷನ್ನು ಕಲಿತವರು, ಹಿಂದಿಯನ್ನು ಕಲಿತವರು, ಇನ್ನು ಬೇರೆಯಾವ ಭಾಷೆಯನ್ನೇ ಆಗಲಿ ಕಲಿತವರು ಕನ್ನಡವನ್ನು ಕಲಿತವರೆಲ್ಲವೆಂದು ಇರಬಾರದು. ಸಂಸ್ಕೃತವನ್ನು ಕಲಿತವರು ಕನ್ನಡದಲ್ಲಿ ಏನಿದೆ ಎಂದು ಅದನ್ನು ತುಚ್ಛೀಕರಿಸಬಾರದು. ಇಂಗ್ಲೀಷನ್ನು ಕಲಿತವರು ಅದಕ್ಕೇ ನಮ್ಮ ಬಾಳನ್ನೆಲ್ಲ ಮಾರಿಕೊಳ್ಳಬಾರದು. ಹಿಂದಿಯನ್ನು ಕಲಿಯುತ್ತೇವೆ, ಹಿಂದಿಯನ್ನು ಪ್ರಚಾರಕ್ಕೆ ತರುತ್ತೇವೆ ಎಂದು ಹೊರಟು ಹಿಂದಿ ಪ್ರಚಾರದಲ್ಲಿ ವಿಶೇಷ ಶ್ರದ್ಧೆಯಿಂದ ನಡೆಯುವವರು ಕನ್ನಡದ ಪ್ರಚಾರದಲ್ಲಿ ಕಾಲುಸೋತು ನಿಲ್ಲಬಾರದು. ಕನ್ನಡವು ನಮಗೆ ಮಾತೃಭಾಷೆ; ಕನ್ನಡವು ದೇವ ಭಾಷೆ; ಅಥವಾ, ಇನ್ನೂ ತೀರ ದೇವ ಭಾಷೆಯಾಗದಿದ್ದರೂ ಅದನ್ನು ದೇವ ಭಾಷೆಯನ್ನಾಗಿ ಮಾಡುವುದು ನಮ್ಮ ಕರ್ತವ್ಯ. ದೇವತೆಗಳಿಗೆ ಪಕ್ಷಪಾತವಿಲ್ಲ. ಅವರ ಸ್ವರೂಪವನ್ನು ಯಾವ

ಭಾಷೆ ಸರಿಯಾಗಿ ವರ್ಣಿಸುವುದೋ ಆ ಭಾಷೆಯನ್ನು ಅವರು ತಮ್ಮ ದೆಂದು ಅಂಗೀಕರಿಸಿದ್ದಾರೆ. ಇದು ಪ್ರಪಂಚದ ಭಾಷೆಗಳ ಚರಿತ್ರೆಯಲ್ಲಿಲ್ಲ ಕಂಡುಬಂದಿದೆ. ನಮ್ಮ ಜೀವನದ ಸಮಸ್ತ ಭಾವಗಳನ್ನು ವ್ಯಕ್ತಗೊಳಿಸುವುದಕ್ಕೂ ನಾವು ಕನ್ನಡವನ್ನು ಉಪಯೋಗಿಸಿ ಅದು ನಮ್ಮ ದೇಶದ ಸಂಸ್ಕಾರಕ್ಕೆ ತಕ್ಕ ಸಾಧನವಾಗುವಂತೆಯೂ, ಇನ್ನು ಮುಂದೆ ಬರುವ ಉತ್ತಮ ಸಂಸ್ಕಾರದ ಫಲವನ್ನು ಒಳಗೊಳ್ಳುವಂತೆಯೂ ಮಾಡಬೇಕು. ಕನ್ನಡವನ್ನು ಪ್ರಪಂಚದ ಪ್ರಮುಖ ಭಾಷೆಗಳಲ್ಲಿ ಒಂದೆನ್ನಿಸುವುದು ನಮ್ಮೆಲ್ಲರ ಕರ್ತವ್ಯ. ಯಾವ ಭಾಷೆಯನ್ನು ಕಲಿಯಲಿ, ಯಾವುದನ್ನು ಬಿಡಲಿ, ಇದನ್ನು ಕನ್ನಡಿಗರು ಮರೆಯಬಾರದು.

ಕನ್ನಡಿಗರು ಯಾರು ?

ಈ ಸಂದರ್ಭದಲ್ಲಿ ಕನ್ನಡಿಗರು ಯಾರು, ಕನ್ನಡ ನಾಡು ಯಾವುದು ಎಂದೂ ಕನ್ನಡದ ಮತ್ತು ನೆರೆಯ ಭಾಷೆಗಳ ಸಂಬಂಧವನ್ನು ಕುರಿತೂ ಎರಡು ಮಾತನ್ನು ಹೇಳಬೇಕು. ಕನ್ನಡಿಗರು ಯಾರೆಂದರೆ ಕನ್ನಡ ನಾಡಿನಲ್ಲಿ ನೆಲಸಿರುವ ಎಲ್ಲ ಜನರೂ. ನನ್ನ ಮನೆಯ ಮಾತು ತಮಿಳು ; ಆದರೂ ನಾನು ಅಚ್ಚುಗನ್ನಡಿಗನೇ. ತಮಿಳು ಹೇಗೋ ಹಾಗೆಯೇ ಅಥವಾ, ತಮಿಳಿಗಿಂತಲೂ ಹೆಚ್ಚಾಗಿಯೇ ನನಗೆ ಕನ್ನಡವು ಮಾತೃಭಾಷೆ. ಒಂದು ಸಲ ನನ್ನನ್ನು ನಾನು ತಮಿಳುಕರ್ಣಾಟಕನೆಂದು ವರ್ಣಿಸಿಕೊಂಡೆನು. ಕನ್ನಡಿಗರಲ್ಲಿ ಹೊಯಿಸಳನಾಡ ಕರ್ಣಾಟಕರು, ಸೀರನಾಡ ಕರ್ಣಾಟಕರು, ಬಡಗನಾಡ ಕರ್ಣಾಟಕರು ಇರುವಂತೆ ತಮಿಳುನಾಡ ಕರ್ಣಾಟಕರೂ ಕೊಂಕಣಿ ಕರ್ಣಾಟಕರೂ ತೆಲುಗುನಾಡ ಕರ್ಣಾಟಕರೂ ಮಹಾರಾಷ್ಟ್ರ ಕರ್ಣಾಟಕರೂ ಇದ್ದೇವೆ. ನಾವೆಲ್ಲ ಕರ್ಣಾಟಕರೇ ಹೊರತು ಬೇರೆಯಲ್ಲ. ನಮ್ಮ ಜನರು ಇಂಥ ಭೇದಗಳನ್ನು ಎಂದೂ ಎಣಿಸಿಲ್ಲ. ನಮ್ಮಲ್ಲಿ ಇಂಥ ಭೇದಭಾವವಿಲ್ಲವೆನ್ನುವುದಕ್ಕೆ ನಾನು ಇಂದು ಇಲ್ಲಿ ನಿಂತಿರುವುದೇ ಸಾಕ್ಷಿ, ಇದುವರೆಗೆ ಇಲ್ಲಿ ಅಧ್ಯಕ್ಷರಾದ ಮಹನೀಯರುಗಳ ಹೆಸರುಗಳೇ ಸಾಕ್ಷಿ! ತನ್ನಲ್ಲಿ ಬಂದು ನಿಂತವರನ್ನೆಲ್ಲ ಕರ್ಣಾಟಕವು ಎಂದೂ ಇದೇ ಸಮಬುದ್ಧಿಯಿಂದ ಕಂಡಿದೆ. ಸಮತಾ ಬುದ್ಧಿಯು

ಅದರ ಚರಿತ್ರೆಯಲ್ಲಿ ಪ್ರಕಾಶವಾಗಿ ಕಾಣುತ್ತದೆ. ವೇದಾಂತ ಮತ ಸಂಸ್ಥಾಪಕರಾದ ಶ್ರೀ ಶಂಕರಾಚಾರ್ಯರು ಪಶ್ಚಿಮ ಸಮುದ್ರದ ತೀರದಲ್ಲಿ ಜನಿಸಿದರೂ ಕನ್ನಡ ನಾಡಲ್ಲಿ ತಮ್ಮ ಮುಖ್ಯ ಮಠವನ್ನು ಸ್ಥಾಪಿಸಿದರು; ಜೋಳದೇಶದಲ್ಲಿ ಜನಿಸಿದರೂ ವೇದಾಂತ ಮತ ದೀಪರಾದ ಶ್ರೀ ರಾಮಾನುಜಾಚಾರ್ಯರು ತಮ್ಮ ದೇಶದ ರಾಜರ ಕೋಟಲೆಯಿಂದ ನೊಂದು ಕರ್ಣಾಟಕಕ್ಕೆ ಬಂದು ಶಾಂತಿಯನ್ನು ಅನುಭವಿಸಿದರು. ಕರ್ಣಾಟಕದಲ್ಲಿ ಜನಿಸಿದ ಗುರುವರೇಣ್ಯರಾದ ಶ್ರೀಮದಾನಂದ ತೀರ್ಥರಗೂ, ಭುವನ ಮಾನ್ಯರಾದ ಶ್ರೀ ಬಸವೇಶ್ವರರಗೂ ಯಾವ ರೀತಿಯ ಮನ್ನಣೆ ದೊರೆತಿದೆಯೋ ಅದೇ ರೀತಿಯ ಮನ್ನಣೆ ಅವರಿರ್ವರಗೂ ನಮ್ಮ ನಾಡಿನಲ್ಲಿ ದೊರೆತಿದೆ. ಕರ್ಣಾಟಕದಲ್ಲಿ ಜೈನ ಮತದ ಮುಖ್ಯ ಪೀಠಗಳಿವೆ. ಇಲ್ಲಿಲ್ಲದ ಮತವಿಲ್ಲ, ಇಲ್ಲಿಲ್ಲದ ಬುಡಕಟ್ಟಿಲ್ಲ. ಕರ್ಣಾಟಕವು ಸಮತಾ ಬುದ್ಧಿಯಲ್ಲಿ ಸಂಕ್ಷೇಪ ಭಾರತವರ್ಷವಾಗಿದೆ.

ಕನ್ನಡವೂ ನೆರೆಯ ಭಾಷೆಗಳೂ

ನೆರೆಯ ಭಾಷೆಗಳೊಂದಿಗೂ ಕನ್ನಡವು ಹಿಂದಿನಿಂದ ಇದೇ ಸಮ ಬುದ್ಧಿಯಿಂದ ನಡೆದುಕೊಂಡಿದೆ. ಆಂಧ್ರ ಕವಿವರನಾದ ಶ್ರೀನಾಥನಿಗೆ ಕನಕಾಭಿಷೇಕವಾದುದು ಕರ್ಣಾಟಕದಲ್ಲಿ ಎಂದು ಕೇಳಿದ್ದೇನೆ. ತಮಳು ಸಾಹಿತ್ಯದ ಚರಿತ್ರೆಯನ್ನು ಬಲ್ಲವರು ತಮಳು ಕವಿಗಳಿಗೆ ಇಲ್ಲಿ ಇದೇ ಮರ್ಯಾದೆ ದೊರೆತಿರುವುದನ್ನು ಹೇಳಬಲ್ಲರೋ ಏನೋ? ಆದರೆ ಇತ್ತೀಚೆಗೆ ಕನ್ನಡಕ್ಕೂ ನೆರೆಯ ಭಾಷೆಗಳಿಗೂ ಕೆಲವಂಶಗಳಲ್ಲಿ ವಿವಾದ ಉಂಟಾಗುತ್ತಿದೆ. ನಮ್ಮ ಶಕ್ತಿಯನ್ನೆಲ್ಲ ಉಪಯೋಗಿಸಿದರೂ ನಿರ್ವಹಿಸಲಾಗದಷ್ಟು ಕೆಲಸಗಳು ಇದಕ್ಕಿಂತ ಮುಖ್ಯವಾದುವು ಬೇರೆಯವು ಇರುವಲ್ಲಿ ನಮ್ಮಲ್ಲಿ ಅನೇಕರು ಈ ವಿವಾದದಲ್ಲಿ ಕಾಲವನ್ನು ಕಳೆಯಬೇಕಾಗಿ ಬಂದಿದೆ. ಬಳ್ಳಾರಿಯನ್ನು ತೆಲುಗು ಸೀಮೆಯ ಭಾಗವಾಗಿ ಎಣಿಸಬೇಕೆಂಬ ಪ್ರಯತ್ನವು ಈ ವಿವಾದಗಳ ಕಾರಣಗಳಲ್ಲಿ ಒಂದು. ಇದೇನೋ ಈಚೆಗೆ ಒಂದು ವಿಧವಾಗಿ ನಿರ್ಣಯವಾದಂತೆ ಇದೆ. ಇಲ್ಲಿ ಬೆಳಗಾಂ ಜಿಲ್ಲೆಯನ್ನು ಮಹಾರಾಷ್ಟ್ರವೆಂದು ಎಣಿಸಬೇಕೆಂದು ಕೆಲವರು ಪ್ರಯತ್ನ ಮಾಡುತ್ತಿದ್ದಾರೆಂದು ನಮ್ಮವರ ಪತ್ರಿಕೆಗಳಿಂದ ಗೊತ್ತಾಗುತ್ತದೆ.

ಈ ಪ್ರಶ್ನೆಗಳು ಒಂದು ಮುಖದಿಂದ ರಾಜಕೀಯ ಪ್ರಶ್ನೆಗಳು; ಆದರೆ ಮತ್ತೊಂದು ಮುಖದಿಂದ ಸಾಹಿತ್ಯಕ್ಕೂ ಜನ ಜೀವನಕ್ಕೂ ಸಂಬಂಧಪಟ್ಟಿವೆ. ಆದುದರಿಂದ ಆ ದೃಷ್ಟಿಯಿಂದ ನಾನು ಇಲ್ಲಿ ಎರಡು ಮಾತನ್ನು ಎಜ್ಜಾಪನೆ ಮಾಡುತ್ತೇನೆ. ಯಾವ ಪ್ರಾಂತವೇ ಆಗಲಿ ಯಾವ ಮಾತಿನಿಂದ ಬೆಳೆಯುವುದೆಂದು ನಿರ್ಧರಿಸುವುದಕ್ಕೆ ಆ ಪ್ರಾಂತದಲ್ಲಿ ಹೆಚ್ಚು ಜನ ಯಾವ ಭಾಷೆಯವರು ಎಂದು ವಿಚಾರಮಾಡಬೇಕು. ನೂರರಲ್ಲಿ ಅರುವತ್ತು ಎಪ್ಪತ್ತರಷ್ಟು ಜನ ಯಾವ ಮಾತನ್ನು ಆಡುತ್ತಾರೆ ಯೋ ಆ ಮಾತಿನಲ್ಲಿ ಅಲ್ಲಿ ವಿದ್ಯಾಭ್ಯಾಸವನ್ನು ಕೊಡುವುದು ದೇಶದ ಅಭ್ಯುದಯಕ್ಕೆ ಸಾಧನವಾಗುತ್ತದೆ. ಉಳಿದ ಮೂವತ್ತು ನಲವತ್ತರಷ್ಟು ಜನರಲ್ಲಿ ಅನೇಕರಿಗೆ ಆ ಅರುವತ್ತು ಎಪ್ಪತ್ತು ಜನರ ಸಹವಾಸದಲ್ಲಿ ಅವರ ಮಾತು ತಕ್ಕಮಟ್ಟಿಗೆ ಒಂದೇ ಇರುತ್ತದೆ. ಎಪ್ಪತ್ತು ಜನರ ಭಾಷೆಯನ್ನು ಪಾಠಶಾಲೆಗಳಲ್ಲಿ ಕಲಿಯುವುದರಲ್ಲಿ ಮೂವತ್ತು ಜನರಿಗೆ ವಿಶೇಷ ಕಷ್ಟವಿರುವುದಿಲ್ಲ. ಈ ದೃಷ್ಟಿಯಿಂದ ನೋಡಿದರೆ ಬಳ್ಳಾರಿ ಬಿಳಗಾಂ ಜಿಲ್ಲೆಗಳು ಕನ್ನಡದ ಸೀಮೆಗೆ ಸೇರಬೇಕೇ, ತೆಲುಗು ಮಹಾರಾಷ್ಟ್ರ ಸೀಮೆಗಳಿಗೆ ಸೇರಬೇಕೇ ಎಂದು ನಿರ್ಧರಿಸುವುದು ಸುಲಭ. ಮಹಾರಾಷ್ಟ್ರರಾಗಲಿ, ತೆಲುಗರಾಗಲಿ, ಕನ್ನಡಿಗರಾಗಲಿ ಒಬ್ಬರನ್ನೊಬ್ಬರು ಗೆದ್ದು ಒಬ್ಬರಮೇಲೊಬ್ಬರು ಚಕ್ರಾಧಿಪತ್ಯವನ್ನು ನೆಟ್ಟಿಲ್ಲ; ನೆಟ್ಟಿದ್ದರೂ ನಮ್ಮ ಭಾಷೆಯನ್ನು ನೀವು ಕಲಿಯಿರಿ ಎಂದು ಹೇಳಿದ್ದರೆ ಸರಿಯಾಗಿರುತ್ತಿರಲಿಲ್ಲ. ಸ್ವಲ್ಪ ಸಮಾಧಾನ ಮನಸ್ಸಿನಿಂದ ನೋಡಿದರೆ ಹೆಚ್ಚು ಜನರ ಭಾಷೆಯಿಂದ ನಾಡು ಯಾವ ನಾಡೆಂಬುದನ್ನು ನಿರ್ಧರಿಸಬೇಕೆಂದು ಒಪ್ಪಬೇಕಾಗುವುದು. ಒಟ್ಟು ಜಿಲ್ಲೆಯನ್ನೇ ಕನ್ನಡ ನಾಡು ಅಥವಾ ತೆಲುಗು ನಾಡು ಅಥವಾ ಮಹಾರಾಷ್ಟ್ರ ಎಂದು ಹೇಳುವುದರಿಂದ ಹೆಚ್ಚು ತೆಲುಗು ಪ್ರಜೆಗಳುಳ್ಳ ಅಥವಾ ಹೆಚ್ಚು ಮಹಾರಾಷ್ಟ್ರ ಪ್ರಜೆಗಳುಳ್ಳ ತಾಲ್ಲೂಕು ಕನ್ನಡ ನಾಡಿಗೆ ಸೇರಿಹೋಗುವ ಸಂಭವವಿದೆಯೆಂದರೆ ಅಂಥ ಸಂದರ್ಭದಲ್ಲಿ ಆ ತಾಲ್ಲೂಕನ್ನು ತೆಲುಗು ಸೀಮೆಯಲ್ಲಿ ಅಥವಾ ಮಹಾರಾಷ್ಟ್ರ ಸೀಮೆಯಲ್ಲಿ ಸೇರಿಸಬಹುದು.

ಈ ಸೂತ್ರದ ವ್ಯಾಪನೆ

ಈ ಸೂತ್ರವನ್ನು ಅನ್ವಯಿಸಿ ನೋಡಿದರೆ ಯಾವ ಯಾವ ಭಾಗ ಕನ್ನಡ ನಾಡಾಗರಬೇಕು, ಯಾವ ಯಾವ ಭಾಗ ಬೇರೆ ನಾಡುಗಳಿಗೆ ಸೇರಬೇಕು, ಎಂದು ನಾನು ಪರೀಕ್ಷಿಸಿ ನೋಡಿಲ್ಲ. ಈ ಸೂತ್ರದ ಪ್ರಕಾರ ಈ ಜಿಲ್ಲೆಗಳು ವಿಶೇಷವಾಗಿ ಕನ್ನಡ ನಾಡಾಗುವುದಾದರೆ ಇವನ್ನು ನೋಡಿಕೊಂಡೇ ಸೂತ್ರವನ್ನು ಹೇಳಿದನೆಂದು ಯಾರೂ ಹೇಳ ಬಾರದು. ನನ್ನ ಮನಸ್ಸಿನಲ್ಲಿರುವುದು ಇಷ್ಟೇ. ವಿದ್ಯದಲ್ಲಿಯೂ ಜೀವನ ದಲ್ಲಿಯೂ ಯಾವ ಪ್ರಾಂತದಲ್ಲಾದರೂ ಅದರ ಬಹು ಸಂಖ್ಯೆಯ ಜನರ ಭಾಷೆಯೇ ಬಳಕೆಯಲ್ಲಿ ಬರಬೇಕು. ಇದರಿಂದ ಬಹಳ ಜನಕ್ಕೆ ಅನುಕೂಲ. ಕೆಲವರಿಗೆ ಸ್ವಲ್ಪ ಅನನುಕೂಲವಾಗಬಹುದು; ಆದರೆ ಇಂಥ ಸಂದರ್ಭದಲ್ಲಿ ಇದು ತಪ್ಪಿದುದಲ್ಲ ಮಹಾಷ್ಟ್ರರು ಅಥವಾ ತೆಲುಗರು ಹೆಚ್ಚಾಗಿರುವ ಕಡೆ ವಾಸವಾಗಿರುವ ಕೆಲವು ಕನ್ನಡಿಗರು ತಮಗೆ ಅನುಕೂಲವಾಗುವಂತೆ ವ್ಯವಹಾರವೆಲ್ಲ ಕನ್ನಡದಲ್ಲಿ ಆಗಬೇಕೆಂದು ಕೇಳುವುದು ಸರಿಯಲ್ಲ ಇದರಂತೆಯೇ ಹೆಚ್ಚು ಜನ ಕನ್ನಡಿಗಿರುವ ಕಡೆ ವಾಸಮಾಡುವ ಮಹಾರಾಷ್ಟ್ರರಾಗಲಿ ತೆಲುಗರಾಗಲಿ ತಮ್ಮ ಸಲುವಾಗಿ ಅಲ್ಲಿ ತಮ್ಮ ಭಾಷೆ ಪಾಠದಲ್ಲಿಯೂ ಆಡಳಿತದಲ್ಲಿಯೂ ಬಳಕೆಯಲ್ಲಿ ಬರಬೇಕೆಂದು ಕೇಳಲಾಗದು. ಈ ರೀತಿಯ ಒಂದು ಏರ್ಪಾಡನ್ನು ನಾವೆಲ್ಲ ಒಪ್ಪಿಕೊಂಡರಲ್ಲದೆ ನಮ್ಮ ನಮ್ಮ ಈಗಣ ವಿವಾದಗಳು ಕೊನೆಗಾಣುವಂತಿಲ್ಲ. ನಮ್ಮ ನಾಡುಗಳ ಸೆರಗುಗಳು ಒಂದರಲ್ಲೊಂದು ಹೆಣೆದುಕೊಂಡಿವೆ. ಇಂಥ ಸೆರಗಿನ ಪ್ರದೇಶದಲ್ಲಿ ಎರಡು ಭಾಷೆಗಳ ಜನರು ಇರುತ್ತಾರೆ. ಇಂಥ ಸಂದರ್ಭದಲ್ಲೆಲ್ಲ ಈ ರೀತಿಯ ಒಪ್ಪಂದದಿಂದಲೇ ನಾವು ಆಯಾ ಭಾಷೆಯ ವ್ಯಾಪನೆ ಇಷ್ಟೆಂದು ನಿರ್ಧರಿಸಬೇಕು.

ನಮ್ಮ ವಿದ್ಯಾಭ್ಯಾಸದಲ್ಲಿ ಕನ್ನಡದ ಸ್ಥಾನ

ಹೀಗೆ ನಿರ್ಧರವಾದ ಕನ್ನಡ ನಾಡಿನ ವಿಸ್ತೀರ್ಣದಲ್ಲೆಲ್ಲ ನಾವು ಕನ್ನಡ ಭಾಷೆಗೆ ವಿದ್ಯಾಭ್ಯಾಸದಲ್ಲಿ ಸರಿಯಾದ ಸ್ಥಾನವನ್ನು ಕಲ್ಪಿಸಬೇಕು. ಈ ಸರಿಯಾದ ಸ್ಥಾನವೆನ್ನುವುದು ಯಾವುದು ಎಂಬ ವಿಷಯ

ದಲ್ಲಿ ಈವರೆಗೆ ಭಾರತವರ್ಷದ ಎಲ್ಲಾ ಕಡೆಯಲ್ಲಿಯೂ ಕೊನೆಮೊದಲಿಲ್ಲದಷ್ಟು ಚರ್ಚೆ ನಡೆದಿದೆ. ಕನ್ನಡ ನಾಡಿನಲ್ಲಿ ಕನ್ನಡದ ಜನಕ್ಕೆ ಎದ್ದೆಯನ್ನು ಕನ್ನಡದಲ್ಲಿ ಕಲಿಸಬೇಕೆಂಬುದು ಸಹಜವಾಗಿ ಕಾಣುತ್ತದೆ. ಲಾರ್ಡ್ ಮೆಕಾಲೆ ಮುಂತಾದವರು ದೇಶಭಾಷೆಗಳಿಗೆ ಒಪ್ಪದಿದ್ದು ದಕ್ಕೆ ಅವು ಇನ್ನೂ ಸಾಕಾದಷ್ಟು ಬೆಳೆದಿರಲಿಲ್ಲವೆಂದು ಮಾತ್ರ ಕಾರಣವೆಂದು ತಾವು ಈ ಮೊದಲೇ ಕೇಳಿದ್ದೀರಿ. ಈಗ ನಮ್ಮಲ್ಲಿ ಹಲವರು ಅವರಿಗಿಂತ ವೀರರಾದ ಇಂಗ್ಲೀಷ್ ಭಕ್ತರಾಗಿ ವಿದ್ಯಾಭ್ಯಾಸದಲ್ಲಿ ಎಲ್ಲ ತರಗತಿಯಲ್ಲಿ ಎಂದೆಂದಿಗೂ ಇಂಗ್ಲೀಷೇ ಮುಖ್ಯ ಭಾಷೆಯಾಗಿರಬೇಕೆಂದು ಹೇಳುತ್ತಿದ್ದಾರೆ. ಎದ್ದೆಯಿಂದ ಮನುಷ್ಯನಿಗೆ ಮುಖ್ಯವಾಗಿ ಭಾವವಿಕಾಸವಾಗಬೇಕು. ಇದು ಮಾತೃಭಾಷೆಯಿಂದ ಆಗುವಂತೆ ಇನ್ನೂ ಯಾವ ಭಾಷೆಯಿಂದಲೂ ಆಗಲಾರದು. ಮಾತೃಭಾಷೆಯಲ್ಲಿದ್ದರೆ ಮಾತೃಸಮನಾದ ಭಾಷೆಯಿಂದ ಅದೇ ವಿಕಾಸವಾಗಬಹುದು. ಇದನ್ನು ಬಿಟ್ಟು ಪರ ಸೀಮೆಯ ಭಾಷೆಯಿಂದ ಭಾವವನ್ನು ವಿಕಾಸಗೊಳಿಸುತ್ತೀವೆನ್ನುವುದು ಅಸಾಧ್ಯವಾದ ಪ್ರಯತ್ನ. ಇಂಗ್ಲೀಷ್ ಪರವಾಗಿ ವಾದಿಸುವ ನಮ್ಮ ಮಿತ್ರರೊಬ್ಬರು ನಾಲ್ಕು ವರ್ಷದ ಹಿಂದೆ ಬರೆದ ಒಂದು ಲೇಖನದಲ್ಲಿ ನಮ್ಮ ಹುಡುಗರಿಗೆ ಇಂಗ್ಲೀಷನ್ನೇ ಮಾತೃಭಾಷೆಯಂತೆ ಮಾಡಬೇಕೆಂದೂ, ಹೀಗಾಗುವುದಕ್ಕೆ ಮಕ್ಕಳನ್ನು ಚಿಕ್ಕಂದಿನಿಂದ ಬೋರ್ಡಿಂಗ್ ಸ್ಕೂಲುಗಳಲ್ಲಿ ಬಿಡಬೇಕೆಂದೂ, ಆ ಸ್ಕೂಲುಗಳಲ್ಲಿ ಮಕ್ಕಳಿಗೆ ಪಾಠ ಕಲಿಸುವುದಕ್ಕೆ ಇಂಗ್ಲೆಂಡಿನಿಂದ ಲೇಡಿ ಟೀಚರುಗಳನ್ನು ಕರೆಯಿಸಬೇಕೆಂದೂ, ಈ ಲೇಡಿ ಟೀಚರುಗಳು 'ಮಿಷನ್' ವುಳ್ಳವರಾಗಿದ್ದರೆ ಸಂತೋಷವೆಂದೂ, ಇಂಥ ಸ್ಕೂಲುಗಳನ್ನು ಸ್ಥಾಪಿಸುವುದಕ್ಕೆ ಸರ್ಕಾರದವರು ಸಾಲವನ್ನು ಎತ್ತಬೇಕೆಂದೂ ಬರೆದರು. " ಮಾತೃಭಾಷೆಯಲ್ಲಿ ಗ್ರಂಥಗಳಿಲ್ಲ; ಇತರ ಕೊರತೆಗಳಿವೆ. ಅದುದರಿಂದ ಗ್ರಂಥಗಳಿರುವ, ಮತ್ತು ಯಾವ ಕೊರತೆಯೂ ಇಲ್ಲದ ಇಂಗ್ಲೀಷನ್ನು ನಮ್ಮ ಜನಕ್ಕೆಲ್ಲ ಮಾತೃಭಾಷೆಯಾಗಿ ಮಾಡೋಣ" ಎನ್ನುವುದೇ ಈ ವಿಚಿತ್ರವಾದ ಸಲಹೆಯಲ್ಲಿ ಅಡಗಿರುವ ತತ್ವಾಂಶ. ಮಾತೃಭಾಷೆಯಲ್ಲಿ ಅಥವಾ, ಅದಕ್ಕೆ ಸಮನಾದ ಭಾಷೆಯಲ್ಲಿ ಪಾಠ ಕಲಿಸುವುದ

ರಿಂದ ಬರುವ ಸಂಸ್ಕಾರವು ಬೇರೆ ಯಾವ ಭಾಷೆಯಿಂದ ಕಲಿಸಿದರೂ ಬರುವುದಿಲ್ಲ. ಇದು ನಿಜವಾದ ಮಾತು; ಇದು ನಾವು ಮರೆಯಬಾರದ ಮಾತು. ಇದೇ ಮಾತನ್ನು ಕಲಿಕತ್ತೆಯ ಯೂನಿವರ್ಸಿಟಿ ಕಮಿಷನ್ನಿನವರು ಹೇಳಿದ್ದಾರೆ. ಈ ಕಾರಣದಿಂದ ಅವರು ಬಂಗಾಳದಲ್ಲಿ ಮಧ್ಯಮ ತರಗತಿಗಳೆಲ್ಲ ದೇಶಭಾಷೆಯಲ್ಲಿ ಪಾಠ ಹೇಳಬೇಕೆಂದೂ, ಪ್ರೌಢ ವಿದ್ಯೆಯ ಮೊದಲೆರಡು ವರ್ಷಗಳಲ್ಲಿ ದೇಶಭಾಷೆಗೆ ಹೆಚ್ಚಿನ ಸ್ಥಾನವನ್ನು ಕೊಡಬೇಕೆಂದೂ ನಿರ್ಧರಮಾಡಿದರು. ಬಂಗಾಳೀ ಭಾಷೆಗೆ ಆ ಕಮಿಷನ್ನಿನವರು ಮಾಡಿದ ನಿರ್ಧಾರವು ನಮ್ಮಲ್ಲಿ ಕನ್ನಡಕ್ಕೆ ಅನ್ವಯಿಸತಕ್ಕದ್ದಾಗಿದೆ. ಅವರ ಈ ಮಾತುಗಳನ್ನು ಕೇಳಿ:—

"But on the other hand, the mother-tongue is of primary importance. The mother-tongue is the true vehicle of mother-wit. Another medium of speech may bring with it, as English brings with it, a current of new ideas. But the mother-tongue is one with the air in which a man is born..... . . . A man's native speech is almost like his shadow, inseparable from his personality. In our way of speech we must each, as the old saying runs, drink water out of our own cistern For each one of us is a member of community. We share its energy and its instincts; its memories, however dim, of old and far-off things. And it is through our vernacular, through our folk speech, whether actually uttered or harboured in our unspoken thoughts, that most of us attain to the characteristic expression of our nature and of what our nature allows us to be or to deserve..... Hence in all education, the primary place should be given to training in the exact and free use of the mother-tongue.

"Since the primary aim of the course in the Intermediate College is to give the student a liberal education, there must be a common element in all forms which this course may assume. And the most essential part of this common element must obviously be a training in the media of self-

expression, and of exact and clear thinking. This is, of course, the primary purpose of linguistic training; and the educated Bengali boy, who has to be bilingual, must be given a sound training in the use of at least two languages, his mother-tongue and English."

"We attach great importance to the systematic study of the vernacular at this stage, not only for its own sake, but as a means to clear thinking. The student should read some of the best works in modern Bengali or other vernacular, and be given practice both in composition and in clear and correct speech."

“ಮಾತೃಭಾಷೆಯು ಬಹು ಮುಖ್ಯವಾದುದು. ಮನುಷ್ಯನ ಸಹಜವಾದ ಬುದ್ಧಿ ಕಾಣುವುದು ಅವನ ಮಾತೃಭಾಷೆಯಲ್ಲಿಯೇ. ಇಂಗ್ಲೀಷಿನಂತಹ ಬೇರೆಯ ಭಾಷೆಯು ಹೊಸ ಭಾವನೆಗಳ ಪ್ರವಾಹವನ್ನು ತರಬಹುದು. ಮಾತೃಭಾಷೆಯಾದರೂ ಮನುಷ್ಯನಿಗೆ ಅವನು ಹುಟ್ಟಿದ ಆವರಣದ ಗಾಳಿಯಂತಿರುತ್ತದೆ. ಯಾವನೊಬ್ಬನ ಮಾತೃಭಾಷೆಯೂ ಅವನ ನೆರಳಿನಂತೆ. ಅವನ ವ್ಯಕ್ತಿತ್ವದಿಂದ ಅದನ್ನು ಬಿಡಿಸಲಾಗದು. ನಾವೆಲ್ಲ ನಮ್ಮ ನಮ್ಮ ಮಾತಿನ ರೀತಿಯಲ್ಲಿ ತಮ್ಮ ತಮ್ಮ ಕೊಳದ ನೀರನ್ನು ತಾವು ತಾವು ಕುಡಿಯಬೇಕು. ನಮ್ಮಲ್ಲಿ ಒಬ್ಬೊಬ್ಬರೂ ಒಂದು ಸಮುದಾಯದಲ್ಲಿ ಸೇರಿದ್ದೇವೆ. ಅದರ ಶಕ್ತಿಗಳೂ ಅದರ ಪ್ರವೃತ್ತಿಗಳೂ ನಮ್ಮಲ್ಲಿ ಅಡಗಿವೆ. ಎಷ್ಟೇ ಮಂಕಾದರೂ ಆ ಸಮುದಾಯದ ಪೂರ್ವಚರಿತ್ರೆಯ ನೆನಪು ನಮ್ಮಲ್ಲಿ ಐಕ್ಯವಾಗಿರುತ್ತದೆ. ಅಡಿದರೂ, ಅಡದೆ ಮನಸ್ಸಿನಲ್ಲಿ ಇಟ್ಟಿದ್ದರೂ ನಮ್ಮ ಮಾತೃಭಾಷೆಯಿಂದಲೇ, ನಮ್ಮ ಜನದ ದಿನದ ನುಡಿಯಿಂದಲೇ, ನಾವು ನಮ್ಮ ವ್ಯಕ್ತಿತ್ವವನ್ನು ಸಹಜ ರೀತಿಯಲ್ಲಿ ತೋರ್ಪಡಿಸತಕ್ಕದ್ದು; ನಮ್ಮ ಸ್ವಭಾವಕ್ಕೆ ಸಾಧ್ಯವಾಗತಕ್ಕುದಾದ ರೀತಿಯಲ್ಲಿ ವಿಕಾಸವಾಗ

ತಕ್ಕದ್ದು. ಆದಕಾರಣ ಎಲ್ಲ ವಿದ್ಯಾಭ್ಯಾಸ ಕ್ರಮ ದಲ್ಲಿಯೂ ಮಾತೃಭಾಷೆಯನ್ನು ನಿಷ್ಕರ್ಷೆಯಿಂದಲೂ ಧಾರಾಳವಾಗಿಯೂ ಉಪಯೋಗಿಸುವುದನ್ನು ಕಲಿಸುವುದಕ್ಕೆ ಮೊದಲ ಸ್ಥಾನವನ್ನು ಕೊಡಬೇಕು.

“ ಇಂಟರ್‌ಮೀಡಿಯೇಟ್ ಕಾಲೇಜಿನಲ್ಲಿ ಮುಖ್ಯೋದ್ದೇಶವು ವಿದ್ಯಾರ್ಥಿಗೆ ಭಾವನೆಯನ್ನು ವಿಶಾಲಪಡಿಸುವ ತಿಳಿವನ್ನು ಕಲಿಸುವುದು. ಆದ್ದರಿಂದ ಈ ತರಗತಿಯ ಎಲ್ಲ ಶಾಖೆಗಳಲ್ಲಿ ಒಂದು ಭಾಗವು ಸಾಮಾನ್ಯವಾಗಿರಬೇಕು. ವಿದ್ಯಾರ್ಥಿಗೆ ತನ್ನ ಭಾವಗಳನ್ನು ವ್ಯಕ್ತಪಡಿಸುವ ಭಾಷೆಯಲ್ಲಿ ಜ್ಞಾನವನ್ನು ಕೊಡುವುದೂ ಸ್ಪಷ್ಟವಾಗಿಯೂ ನಿಷ್ಕೃಷ್ಟವಾಗಿಯೂ ಆಲೋಚಿಸುವುದರಲ್ಲಿ ಅಭ್ಯಾಸವನ್ನು ಕೊಡುವುದೂ ಈ ಸಾಮಾನ್ಯ ಭಾಗದ ಮುಖ್ಯಾಂಶ. ಭಾಷೆಯನ್ನು ಕಲಿಯುವುದರ ಉದ್ದೇಶವೇ ಇದು. ಆದಕಾರಣ ಎರಡು ಭಾಷೆಗಳನ್ನು ಕಲಿಯಬೇಕಾಗಿರುವ ಬಂಗಾಳೀ ವಿದ್ಯಾರ್ಥಿಗೆ ತನ್ನ ಮಾತೃಭಾಷೆ ಮತ್ತು ಇಂಗ್ಲೀಷು, ಈ ಎರಡು ಭಾಷೆಗಳಲ್ಲಾದರೂ ಖಚಿತವಾದ ಅಭ್ಯಾಸವನ್ನು ಕೊಡುವುದು ಅತ್ಯಂತ ಅವಶ್ಯಕ.”

“ ಈ ತರಗತಿಯಲ್ಲಿ ದೇಶ ಭಾಷೆಯನ್ನು ಕ್ರಮವಾಗಿ ಪಾಠಮಾಡುವುದು ಬಹಳ ಅವಶ್ಯಕವೆಂದು ನಮ್ಮ ಅಭಿಪ್ರಾಯ; ವಿದ್ಯಾರ್ಥಿಯು ತನ್ನ ಭಾಷೆಯನ್ನು ಕಲಿಯಲಿ ಎಂದು ಮಾತ್ರವಲ್ಲ. ಅವನಿಗೆ ಸ್ಪಷ್ಟವಾಗಿ ಆಲೋಚಿಸುವ ಶಕ್ತಿ ಬರಲು ಇದು ಸಾಧನ. ಈ ತರಗತಿಯ ವಿದ್ಯಾರ್ಥಿಯು ಬಂಗಾಳೀ ಭಾಷೆಯ ಅಥವಾ, ಇತರ ಭಾಷೆಯ ಆಧುನಿಕ ಸಾಹಿತ್ಯದ ಅತ್ಯುತ್ತಮ ಗ್ರಂಥಗಳನ್ನು ಓದಬೇಕು; ಆ ಭಾಷೆಯ ವಾಕ್ಯರಚನೆಯಲ್ಲಿ ಮತ್ತು ಸ್ಪಷ್ಟವಾಗಿಯೂ ಶುದ್ಧವಾಗಿಯೂ ಮಾತನಾಡುವುದರಲ್ಲಿ ಇವೆರಡರಲ್ಲಿಯೂ ಅಭ್ಯಾಸವನ್ನು ಪಡೆಯಬೇಕು.”

ಈ ಕವಿಾಷನ್ನಿನವರು ಈ ನಿರ್ಧಾರವನ್ನು ಅಂಗೀಕರಿಸುವ
ಸೊದಲು ನಮಗೆ ಇಂಗ್ಲೀಷ್ ಇರಬೇಕು, ದೇಶಭಾಷೆಯಿಂದ ನಮಗೆ
ಶ್ರೇಯಸ್ಸು ಬರುವುದು ಕಷ್ಟ, ಎಂದು ಹೇಳಿದ ಹತ್ತಾರು ಜನರ
ಅಭಿಪ್ರಾಯಗಳನ್ನು ತೆಗೆದುಕೊಂಡು ಚೆನ್ನಾಗಿ ಆಲೋಚನೆಮಾಡಿ
ಕೊನೆಗೆ ಇದು ತಮ್ಮ ಸಿದ್ಧಾಂತವೆಂದು ನಿರ್ಣಯಿಸಿದರು.

ಕನ್ನಡದಲ್ಲಿ ಕಷ್ಟವೇನು ?

ಇಷ್ಟಕ್ಕೆ ಕನ್ನಡದ ವಿಷಯದಲ್ಲಿ ಆಕ್ಷೇಪವೇನು? ಕನ್ನಡದಲ್ಲಿ
ಸಾಕಾದಷ್ಟು ಮಾತುಗಳಿಲ್ಲ, ಕನ್ನಡದಲ್ಲಿ ಟಿಕ್ಸ್ವಾ ಪುಸ್ತಕಗಳಿಲ್ಲ, ಕನ್ನಡ
ದಲ್ಲಿ ಎಲ್ಲಾ ವಿಷಯಗಳಲ್ಲಿಯೂ ಗ್ರಂಥಗಳಿಲ್ಲ ಎನ್ನುವುದು. ಕನ್ನಡ
ದಲ್ಲಿ ಮಾತಿಲ್ಲದೆ ಏನು? ಕುಮಾರವ್ಯಾಸನ ಭಾರತದಲ್ಲಿರುವ ಮಾತ
ನ್ನೆಲ್ಲ ಉಪಯೋಗಿಸಿದರೆ ಯಾವ ವಿಷಯವನ್ನು ಕುರಿತು ಎಷ್ಟು ದೊಡ್ಡ
ಪುಸ್ತಕ ಬರೆದರೆ ಬೇಡವೆಂದೀತು? ನಾವೀಗ ಕನ್ನಡದ ಮಾತಿಗೆ
ಇಂಗ್ಲೀಷಿನಲ್ಲಿ ಅರ್ಥವನ್ನು ಕಲಿಯುತ್ತ Bhringa ಎಂದರೆ A kind
of musical insect ಎಂದೂ, ಕದಳೀಫಲ ಎಂದರೆ Banana, a kind
of edible fruit ಎಂದೂ ಹೇಳುವ ಸ್ಥಿತಿಗೆ ಬಂದಿದ್ದೇವೆ. ನಮ್ಮ
ಪಾಲಿಗೆ ಕನ್ನಡದಲ್ಲಿ ಮಾತೇ ಇಲ್ಲ. ನಮಗೆ ಪ್ರಾಪ್ತಿ ಇಲ್ಲದುದರಿಂದ
ಕನ್ನಡ ಬಡವಾಯಿತು. ಇರುವ ಮಾತುಗಳನ್ನು ಹೊಸ ಸಂದರ್ಭ
ಗಳಲ್ಲಿ ಉಪಯೋಗಿಸಿದರೆ ಹೊಸ ಅರ್ಥಗಳು ಸೇರಿ ಹೊಸ ಮಾತುಗಳು
ಬರುವುವು. ಇನ್ನು ಟಿಕ್ಸ್ವಾ ಪುಸ್ತಕಗಳ ಮಾತು. ಪಾಠ ಹೇಳುವುದು
ನಿರ್ಧರವಾದರೆ ಟಿಕ್ಸ್ವಾ ಪುಸ್ತಕಗಳು ಬರುತ್ತವೆ. ಎತ್ತು ಹಾರುವುದಕ್ಕೆ
ಮುಂಚೆ ಗೋಣಿಯನ್ನು ಹಾರೆನ್ನುವುದೆ? ಕಥೆಯ ಪುಸ್ತಕಗಳನ್ನು
ಬರೆದವರೇ ಅಚ್ಚಿನ ಖರ್ಚನ್ನು ಸಂಪಾದಿಸುವುದು ಕಷ್ಟವಾಗಿದೆ;
ಇನ್ನು ಟಿಕ್ಸ್ವಾ ಪುಸ್ತಕಗಳನ್ನು ಯಾವ ಮಹನೀಯನು ಮುಂದಾಗಿ
ಬರೆದು ನಮಗಾಗಿ ಕಾಯಬಹುದು! ಎಲ್ಲಾ ವಿಷಯಗಳಲ್ಲಿಯೂ
ಗ್ರಂಥಗಳಿಲ್ಲವೆನ್ನುವುದಕ್ಕೂ ಇದೇ ಮಾತು ಜನರ ಜೀವನ ಒಂದಾ
ಗುವುದಕ್ಕೆ ದಾರಿ ಮಾಡಿದರೆ ಗ್ರಂಥಗಳು ತಾವಾಗಿ ಬರುವುವು. ಕನ್ನಡ
ನಾಡಿನಲ್ಲಿ ಎಲ್ಲ ಕೆಲಸವೂ ಕನ್ನಡದಲ್ಲಿ ನಡೆಯತಕ್ಕದೆಂದು ಗೊತ್ತಾದರೆ

ಕನ್ನಡದಲ್ಲಿ ಗ್ರಂಥಗಳು ಬರುವುದು ಸತ್ಯವಾದ ಮಾತು. ಇಷ್ಟು ಹೇಳಿದಮೇಲೆ ನಮ್ಮ ಆಂಗ್ಲೋಪಾಸಕರು, “ ಕಾಥಿ, ಕಾಶ್ಮೀರಿ, ಕೊಂಕಣಿ ಎಂದು ಅವರವರು ಅವರವರ ಮಾತು ಬೇಕೆಂದರೆ ಆಯಾ ಭಾಗದ ಜನರು ಅವರವರ ಆಲೋಚನೆ ಮಾಡಿಕೊಳ್ಳುತ್ತ ಸಂಕುಚಿತ ಬುದ್ಧಿಯುಳ್ಳವರಾಗುತ್ತಾರೆ” ಎಂದು ಆಕ್ಷೇಪಿಸುವರು. ಈ ಭಯ ನಿರಾಧಾರವಾದದ್ದೆಂದು ನಾನು ಹೇಳುವುದಿಲ್ಲ. ಆದರೆ ದೇಶದ ಎಳೆಗೆಗೆ ಕನ್ನಡವೇ ಅವಶ್ಯಕವೆಂಬುದು ನಿಜವಾದರೆ ಈ ಕಾರಣದಿಂದ ನಾವು ಹಿಂದೆಗೆಯಲಾಗದು ಕನ್ನಡಕ್ಕೆ ವಿದ್ಯಾಭ್ಯಾಸದಲ್ಲಿ ಮುಖ್ಯ ಸ್ಥಾನವನ್ನು ಕೊಟ್ಟು ಇದರಿಂದ ಸಂಕುಚಿತ ಬುದ್ಧಿ ಇತ್ಯಾದಿ ಯಾವುದಾದರೊಂದು ಅನರ್ಥ ಬಾರದಂತೆ ನೋಡಿಕೊಳ್ಳಬೇಕು. ಇನ್ನಿದರಮೇಲೆ ಅನೇಕರು ಇದೇಕೆ ಇಷ್ಟು ಗಲಭೆ? ಉತ್ತಮ ವಿಚಾರವೆಲ್ಲ ಇಂಗ್ಲೀಷಿನಲ್ಲಿಯೇ ಇರಲಿ ಎಂದಿದ್ದರೂ ಉತ್ತಮವಾದ ಜ್ಞಾನವೆನ್ನುವುದು ಕೆಲವರಿಗೆ ಮಾತ್ರ ಸಾಧ್ಯ, ಉತ್ತಮವಾದ ಜ್ಞಾನಬೇಕೆನ್ನುವವರು ಇಂಗ್ಲೀಷಿನಲ್ಲೇ ಅದನ್ನು ಕಲಿಯಲಿ ಎನ್ನುವರು. ನಾವು ಏನೇ ಮಾಡಿದರೂ ತಿಳಿವಳಿಕೆ ತೆಂಗಿನಕಾಯಿ ಸರಿ. ಅದು ಕನ್ನಡದಲ್ಲಿದ್ದರೂ ಅದನ್ನು ಕೇಳುವುದಕ್ಕೆ ಉದ್ದವಾದ ಮರವನ್ನು ಎರಬೇಕು. ಆದರೆ ಹೇಗಿದ್ದರೂ ಕಷ್ಟವೆಂದು ಅದನ್ನು ಇಂಗ್ಲೀಷಿನಲ್ಲೇ ಇಡುವುದಾದರೆ ತೆಂಗಿನ ಮರಕ್ಕೆ ಮುಳ್ಳು ಕಂಪೆಯನ್ನು ಕಟ್ಟಿದ ಹಾಗಾಯಿತು. ಇದು ಸರಿ ಎನ್ನುವುದು ಹೇಗೆ? ನಮಗೆ ಇಂಗ್ಲೀಷು ಇರಲಿ; ಆದರೆ ನಮ್ಮ ದೇಶದ ಇತರ ಪ್ರಾಂತದ ಜನರೊಂದಿಗೆ, ಪ್ರಪಂಚದ ಇತರ ದೇಶಗಳ ಜನರೊಂದಿಗೆ ಬಳಕೆಗಾಗಿ ಮಾತ್ರ ಅದನ್ನು ಉಪಯೋಗಿಸೋಣ. ನಮ್ಮ ಬದುಕು ಚೆನ್ನಾಗಿ ಬೆಳೆಯುವುದಕ್ಕೂ ನಮ್ಮ ಜನರ ಬದುಕು ಒಂದಾಗುವುದಕ್ಕೂ ದೇಶಭಾಷೆಯನ್ನು ಇಟ್ಟುಕೊಂಡರಲ್ಲದೆ ವಿಧಿಯಿಲ್ಲ.

ಕೆಲವು ಉಪಷ್ಠಂಭಕ ವಾಕ್ಯಗಳು

ಆಂಗ್ಲೀಯ ಚರಿತ್ರೆಯಲ್ಲಿ ದೇಶಭಾಷೆಯಲ್ಲದೆ ರಾಜರಾದ ನಾರ್ಡ್ ನರ ಭಾಷೆಯು ಬಳಕೆಯಲ್ಲಿದ್ದಾಗ ಅಲ್ಲಿಯ ಸ್ಥಿತಿ ಏನಾಗಿತ್ತೆಂದು ಆಂಗ್ಲೀಯ ಸಾಹಿತ್ಯ ಚರಿತ್ರೆಯನ್ನೋದಿದವರಿಗೆ ತಿಳಿದಿರಬಹುದು.

ಆಗಣ ಒಂದೆರಡು ಗ್ರಂಥಗಳಲ್ಲಿ ಇರುವ ಈ ಸಂಬಂಧದ ಮಾತುಗಳನ್ನು ಓದಿದರೆ ಈಗಣ ನಮ್ಮ ಸ್ಥಿತಿಯನ್ನು ಕುರಿತ ಮಾತುಗಳೋ ಎಂದು ತೋರುತ್ತದೆ. ಚರಿತ್ರಕಾರನಾದ ರಾಬರ್ಟ್ ಎಂಬ ಕವಿಯು, “ಇಂಗ್ಲೆಂಡು ಹೀಗೆ ನಾರ್ಮನ್ನರ ಕೈಸೇರಿತು. ಆಗ ಅವರಿಗೆ ತಮ್ಮ ಭಾಷೆಮಾತ್ರ ಗೊತ್ತು. ಅವರು ಮನೆಯಲ್ಲಿ ಹೇಗೋ ಹಾಗೆಯೇ ಹೊರಗೂ ಫ್ರೆಂಚ್ ಭಾಷೆಯನ್ನೇ ಉಪಯೋಗಿಸುತ್ತಿದ್ದರು. ಮಕ್ಕಳಿಗೆ ಫ್ರೆಂಚನ್ನು ಹೇಳಿಕೊಡುತ್ತಿದ್ದರು. ಅದುದರಿಂದ ದೊಡ್ಡ ಪದವಿಯಲ್ಲಿರುವ ಎಲ್ಲ ಜನರೂ ಅವರ ಬಂಧುಗಳೂ ಈಗಲೂ ಅದೇ ಮಾತನ್ನೇ ಆಡುತ್ತಾರೆ.... ತನ್ನ ಭಾಷೆಯನ್ನು ಬಿಟ್ಟು ಇತರ ಭಾಷೆಯನ್ನು ಅವಲಂಬಿಸಿರುವ ದೇಶವು ಇಂಗ್ಲೆಂಡು ಅಲ್ಲದೆ ಪ್ರಪಂಚದಲ್ಲಿ ಮತ್ತೊಂದಿರಲಾರದು” ಎಂದು ಬರೆದನು. ಹಿಗ್ಡನ್ ಎಂಬ ಮರೀಯನು, “ಪ್ರಪಂಚದ ಎಲ್ಲ ಜನಾಂಗದ ಪದ್ಧತಿಗೆ ವಿರೋಧವಾಗಿ ಈ ಸೀಮೆಯ ಪಾಠಶಾಲೆಗಳಲ್ಲಿ, ನಾರ್ಮನರು ಬಂದಂದಿನಿಂದಲೂ, ಹುಡುಗರು ತಮ್ಮ ಮಾತೃ ಭಾಷೆಯನ್ನು ಬಿಟ್ಟು ಅದನ್ನು ಫ್ರೆಂಚ್ ಭಾಷೆಗೆ ಭಾಷಾಂತರ ಮಾಡುವುದನ್ನು ಕಲಿಯಬೇಕಾಗಿದೆ. ದೊಡ್ಡ ಮನುಷ್ಯರ ಮಕ್ಕಳು ಹುಟ್ಟಿದ ಮೊದಲು ಫ್ರೆಂಚನ್ನೇ ಕಲಿಯುತ್ತಾರೆ. ದೊಡ್ಡವರ ಹಾಗೆ ತಾವೂ ಮಾಡಿ ದೊಡ್ಡ ಮನುಷ್ಯರಾಗಬೇಕೆಂದು ಸಾಮಾನ್ಯರೂ ಕೂಡ ಫ್ರೆಂಚ್ ಮಾತನ್ನಾಡುವುದಕ್ಕೆ ಪ್ರಯತ್ನಪಡುತ್ತಾರೆ” ಎಂದು ಬರೆದನು. ಕರ್ಸೊಮಂಡೈ ಗ್ರಂಥಕಾರನು, “ಎಲ್ಲೆಲ್ಲಿ ನೋಡಿದರೂ ಫ್ರೆಂಚ್ ಪುಸ್ತಕಗಳೇ ನನ್ನ ಕಣ್ಣಿಗೆ ಬೀಳುತ್ತವೆ. ಫ್ರೆಂಚ್ ತಿಳಿದವರಿಗೇನೋ ಅವು ಸರಿ; ಉಳಿದವರ ವಾಡೇನು? ಇಂಗ್ಲೆಂಡಿನ ಜನಾಂಗದಲ್ಲಿ ಇಂಗ್ಲೀಷ್ ಜನರು ಹೆಚ್ಚಾಗಿದ್ದಾರೆ. ಜನರಿಗೆ ಯಾವ ಮಾತು ಸುಲಭವಾಗಿ ತಿಳಿಯುವುದೋ ಆ ಮಾತಿನಲ್ಲಿ ಅವರು ವಿದ್ಯೆಯನ್ನು ಕಲಿಯಬೇಕು. ಎಂದೇ ಆಗಲಿ, ಏತಕ್ಕೇ ಆಗಲಿ ಇಂಗ್ಲೀಷ್ ಭಾಷೆಯನ್ನು ಫ್ರಾನ್ಸಿನಲ್ಲಿ ಬಳಕೆಗೆ ತರಲಿಲ್ಲ. ಅವರ ಭಾಷೆ ಅವರಿಗೆ, ನಮ್ಮ ಭಾಷೆ ನಮಗೆ. ಹೀಗೆ ಮಾಡಿದರೆ ಯಾರಿಗೂ ಅನ್ಯಾಯವಿಲ್ಲ” ಎಂದು ಓದಿಕೊಡನು. ಫ್ರೆಂಚ್ ಭಾಷೆ ಮುಖ್ಯ ಭಾಷೆ ಎನ್ನುವುದನ್ನು ಬಿಡುವತನಕ

ಇಂಗ್ಲೀಷು ಬೆಳೆಯಲಿಲ್ಲ. ಇಂಗ್ಲೀಷು ಮುಖ್ಯ ಭಾಷೆ ಎನ್ನುವುದನ್ನು ಬಿಡುವತನಕ ಕನ್ನಡ ಬೆಳೆಯುವುದಿಲ್ಲ. ಇನ್ನು ನಮ್ಮ ದೇಶದ ಹಿರಿಯ ಕವಿಗಳಾದ ರವೀಂದ್ರನಾಥ ರಾಕಾರರವರ ಜೀವನ ಸ್ಮೃತಿಯಿಂದ ಎತ್ತಿದ ಈ ಎರಡು ವಾಕ್ಯಗಳನ್ನು ಕೇಳಿ. ರವೀಂದ್ರನಾಥರಿಗೆ ಇವರ ಅಣ್ಣಂದಿರು ಚಿಕ್ಕಂದಿನಲ್ಲಿ ಇಂಗ್ಲೀಷಿಗಿಂತ ಹೆಚ್ಚಾಗಿ ಬಂಗಾಳಿಯ ಪಾಠವನ್ನೇ ಮಾಡಿದರಂತೆ. ಅವರು ಹೀಗೆಂದು ಬರೆದಿದ್ದಾರೆ:—

“It is because we were taught in our own language that our minds quickened. If the whole mind does not work from the beginning, its full powers remain undeveloped to the end. While all around was the cry for English teaching my third brother was brave enough to keep us to our Bengali course. To him in heaven my grateful reverence.”

“ನಮಗೆ ನಮ್ಮ ಭಾಷೆಯಲ್ಲಿ ಪಾಠವಾದುದರಿಂದಲೇ ನಮ್ಮ ಮನಸ್ಸು ವಿಕಾಸವಾದುದು. ಮನಸ್ಸೆಲ್ಲ ಮೊದಲಿಂದ ಚಲಿಸದಿದ್ದರೆ ಅದರ ಸಂಪೂರ್ಣ ಶಕ್ತಿಯು ಕೊನೆಗೂ ವ್ಯಕ್ತವಾಗದೆ ಹೋಗುವುದು. ಸುತ್ತಲೆಲ್ಲ ಇಂಗ್ಲೀಷೆಂದು ಕೂಗಾಡುತ್ತಿರುವಲ್ಲಿ ನಮ್ಮ ಮೂರನೆಯ ಅಣ್ಣಂದಿರು ನಮ್ಮನ್ನು ಬಂಗಾಳಿ ಪಾಠದಲ್ಲೇ ಇರಿಸುವ ಧೈರ್ಯವನ್ನು ಮಾಡಿದರು. ಸ್ವರ್ಗದಲ್ಲಿರುವ ಅವರಿಗೆ ನನ್ನ ವಂದನೆಗಳು.”

ಮಹನೀಯರೆ, ಮುಂದೆ ಬರುವವರ ಬಾಳು ಎಂತಹುದಾಗಬೇಕೆಂದು ತೀರ್ಮಾನಿಸುವ ಭಾರವು ಈಗ ನಮ್ಮನ್ನವಲಂಬಿಸಿದೆ. ತೀರ್ಮಾನ ಎಂಥದಾಗಿರಬೇಕೆಂದು ನಾವು ಯೋಚಿಸಬೇಕು. ನಾವು ಈ ಬದುಕನ್ನು ಮುಗಿಯಿಸಿ ಇಲ್ಲಿಂದ ಮರೆಯಾದಮೇಲೆ ನಮ್ಮ ಮಕ್ಕಳು ಮೊಮ್ಮಕ್ಕಳು, “ನಮ್ಮ ಹಿರಿಯರು ನಮ್ಮ ವಿದ್ಯಾಭ್ಯಾಸದ ವಿಷಯದಲ್ಲಿ ಸರಿಯಾದ ದಾರಿಯನ್ನು ಹಿಡಿದರು ; ಅದಕ್ಕಾಗಿ ಅವರಿಗೆ ವಂದನೆಗಳು” ಎಂದು ಹೇಳುವಂತಾಗಲಿ. ಇದು ನಮ್ಮ ನೆನಪಿನಲ್ಲಿರಬೇಕಾದ ವಿಷಯ.

ಸಾರಾಂಶ

ಕನ್ನಡಕ್ಕೆ ನಮ್ಮ ದೇಶದ ವಿದ್ಯಾಭ್ಯಾಸ ಕ್ರಮದಲ್ಲಿ ಮುಖ್ಯ ಸ್ಥಾನವನ್ನು ಕೊಟ್ಟರೆ ನಮ್ಮ ದೇಶಕ್ಕೆ ಎಷ್ಟು ಶ್ರೇಯಸ್ಸುಂಟಾಗುವುದೆಂದು ನೆನೆದಾಗ ನನ್ನ ಮನಸ್ಸು ಉತ್ಸಾಹದಿಂದ ಉಬ್ಬುತ್ತದೆ. ನನಗೆ ತಿಳಿದ ಹಿರಿಯರಲ್ಲಿ ಕೆಲವರು ತಮ್ಮ ಭಾವನೆಗಳನ್ನು ಕನ್ನಡದಲ್ಲಿ ಬರೆದರೆ ಕನ್ನಡಕ್ಕೆ ಎಷ್ಟು ಗೌರವ ಬರುತ್ತಿತ್ತೆಂದು ಎಣಿಸಿದಾಗಲೆಲ್ಲ ನಾನು ಅದು ಸಾಧ್ಯವಲ್ಲದೆ ಹೋದುದಕ್ಕಾಗಿ ಖಿನ್ನನಾಗಿದ್ದೇನೆ. ಈಗಲಾದರೋ ಜನರಿಗೆ ತಿಳವಳಿಕೆ ಕೊಡಬಲ್ಲವರನೇಕರಿಗೆ ಜನರ ಮಾತು ಬರುವುದಿಲ್ಲ. ಅವರಿಗೆ ಅದನ್ನು ಕಲಿಯಲು ಇಚ್ಛೆಯೂ ಇಲ್ಲ. ಶಕ್ತರಾದವರೆಲ್ಲ ಕಾದಿರುವುದು ಬೇರೆ ಸೀಮೆಯ ಪಂಡಿತರ ಮೆಚ್ಚುಗೆಗೆ. ಮ್ಯಾತ್ಯಾ ಆರ್ನಾಲ್ಡ್ ಅವರು ಬರೆದ ಒಂದು ಉಪನ್ಯಾಸವನ್ನು ಕುರಿತು ಫ್ರೆಂಚ್ ಪಂಡಿತರೊಬ್ಬರು, "ನಿಮ್ಮ ಉಪನ್ಯಾಸ ಬಹಳ ಚೆನ್ನಾಗಿದೆ" ಎಂದು ಬರೆದುದಕ್ಕೆ ಈತನು, "ನಾನು ಮುಖ್ಯವಾಗಿ ನಮ್ಮ ಜನಕ್ಕಾಗಿ ಬರೆದೆನು; ಇದು ತಮ್ಮವರಿಗೂ ಉಪಯೋಗವಾದರೆ ಬಹಳ ಸಂತೋಷ" ಎಂದರು. ನಮ್ಮವರಿಗೆ ಈ ರೀತಿಯ ಆತ್ಮಗೌರವವು ಬರಬೇಕು. ಇತರರ ಮೆಚ್ಚುಗೆಗಾಗಿ ಕೆಲಸಮಾಡದವರು ಅವರ ಪರಿಚಯಮಾಡಿಕೊಂಡು ಸುಖಪಡುತ್ತ ನಮ್ಮವರ ಆಲೋಚನೆಯನ್ನು ಬಿಟ್ಟಿದ್ದೇವೆ; ಇದೂ ತಪ್ಪು. ಮನೆಯಲ್ಲಿ ಜಿಲೇಬಿಮಾಡಿ ಹೆಂಡತಿ ಮಕ್ಕಳಿಗೆಲ್ಲ ಕೊಡುವುದು ಕಷ್ಟವೆಂದು ಹೋಟೆಲಿಗೆ ಹೋಗಿ ಒಂದು ಸೇರು ಜಿಲೇಬಿ ತಿಂದುಬರುವಂತಾಯಿತು ನಮ್ಮ ರೀತಿ. ಕನ್ನಡವೇ ನಮಗೆಲ್ಲ ಭಾಷೆ, ಅದನ್ನು ಬಿಟ್ಟರೆ ನಮಗೆ ಬರೆಯುವ ಭಾಷೆಯಿಲ್ಲ, ಅದನ್ನು ಬಿಟ್ಟರೆ ನಮಗೆ ಓದುವ ಭಾಷೆಯಿಲ್ಲ ಎಂದು ನಿರ್ಧರಮಾಡಿ ಕನ್ನಡವನ್ನು ನಾವೆಲ್ಲ ಹಿರಿದಾಗಿ ಮಾಡಬೇಕು. ಬಡವೆಯಾದರೂ ಸುನೀತಿಯೇ ಧ್ರುವನ ತಾಯಿ; ಒಳ್ಳೆಯ ಸೀರೆಯುಟ್ಟು ದೊರೆಯನ್ನು ವಶಮಾಡಿಕೊಂಡಿದ್ದ ಮಾತ್ರಕ್ಕೆ ಸುರುಚಿಯನ್ನು ಅವನು ತಾಯಿ ಎಂದು ಸ್ವೀಕರಿಸಲಿಲ್ಲ. ತಾಯ ದುಃಖವನ್ನು ಕಳೆಯುವುದಕ್ಕೆ ಕಾಡಿ

ನಲ್ಲಿ ತಪಸ್ಸು ಮಾಡಿದನು. ನಾವೂ ಹೀಗೆಯೇ ತಪಸ್ಸು ಮಾಡಬೇಕು, ನಮ್ಮ ತಾಯ ಬಡತನವನ್ನು ನೀಗಬೇಕು.

ಬಹುಮುಖವಾದ ಕರ್ತವ್ಯ

ಭಾಷೆಯ ಏಳಿಗೆಗಾಗಿ ನಾವು ಹೀಗೆ ಮಾಡಬೇಕಾಗಿರುವ ಕರ್ತವ್ಯವು ಬಹುಮುಖವಾಗಿದೆ. ಕನ್ನಡಿಗರಾಗಿ ಕನ್ನಡದಲ್ಲಿ ವಿಶೇಷ ಪರಿಚಯವಿಲ್ಲದವರು ನಮ್ಮೆಲ್ಲರೇಕರುಂಟು. ಇಂಥವರು ಭಾಷೆಯನ್ನು ಕಲಿಯುವುದಕ್ಕೆ ನಾವು ಸೌಕರ್ಯಗಳನ್ನು ಕಲ್ಪಿಸಬೇಕು. ನಮ್ಮ ಜನರು ಓದುವುದಕ್ಕೆ ಮುಖ್ಯವಾದ ವಿಷಯಗಳೆಲ್ಲ ಒಳ್ಳೆಯ ಪುಸ್ತಕಗಳನ್ನು ನಿರ್ಮಿಸಬೇಕು. ಇತರ ಸಾಹಿತ್ಯಗಳಲ್ಲಿಯ ಉತ್ತಮ ಭಾವಗಳು ನಮ್ಮ ಸಾಹಿತ್ಯದಲ್ಲಿ ಹಿತವಾಗಿ ರಸಯುಕ್ತವಾಗಿ ದೊರಕುವಂತೆ ಭಾಷಾಂತರಗಳನ್ನು ಮಾಡಬೇಕು. ನಮ್ಮ ನಾಡ ಸಮಸ್ತ ಜನರೂ ತಮ್ಮ ತಮ್ಮ ಮತದ ವಿಷಯವಾದ ಗ್ರಂಥಗಳನ್ನು ಕನ್ನಡದಲ್ಲಿ ನೋಡುವಂತೆ ಮತಗ್ರಂಥಗಳನ್ನು ಪ್ರಚುರಗೊಳಿಸಬೇಕು. ನಮ್ಮ ಭಾಷೆಗೂ ಇತರ ಭಾಷೆಗಳಿಗೂ ಇರುವ ಸಂಬಂಧವು ವ್ಯಕ್ತವಾಗುವಂತೆಯೂ, ಅವುಗಳಿಂದ ನಮ್ಮ ಭಾಷೆಗೆ ಆಗಬಹುದಾದ ಸಹಾಯವಾಗುವಂತೆಯೂ ನೆರೆಯ ಭಾಷೆಗಳ ಉತ್ತಮ ಗ್ರಂಥಗಳನ್ನು ಭಾಷಾಂತರಮಾಡಬೇಕು. ಸಂಸ್ಕೃತವು ನಮಗೆ ಹಿರಿಯ ತಾಯಿ. ನಮ್ಮ ಸಂಸ್ಕೃತಿಗೆ ಅವಶ್ಯಕವಾದ ಅನೇಕ ಗ್ರಂಥಗಳು ಈ ಭಾಷೆಯಲ್ಲಿರುವುದರಿಂದ ನಮಗೆ ಅವು ಈಗಲೂ ಹೆಸರು ಮಾತ್ರವಾಗವೆ. ಅವುಗಳನ್ನೆಲ್ಲ ಕನ್ನಡದಲ್ಲಿ ಅಚ್ಚುಹಾಕಿಸಬೇಕು. ಭಾಷೆಯ ಶೈಲಿ ಧರಿಸುತ್ತಿರುವ ರೂಪವನ್ನು ನೋಡಿ ಜೀವಕಳೆಯುಳ್ಳ ವ್ಯಾಕರಣವೊಂದನ್ನೂ ಸಾಹಿತ್ಯ ಶಾಸ್ತ್ರವೊಂದನ್ನೂ ರಚಿಸಬೇಕು. ಭಾಷೆಯನ್ನು ಒಕ್ಕಟ್ಟಾಗಿ ಮಾಡಬೇಕು, ದೇಶವನ್ನು ಒಕ್ಕಟ್ಟಾಗಿ ಮಾಡಬೇಕು; ದೇಶವೆಲ್ಲದರ ಭಾವನೆಯಿಂದ ಒಂದು ಯೂನಿವರ್ಸಿಟಿಯನ್ನು ಮಾಡಬೇಕು. ಇನ್ನು ಮುಂದಕ್ಕೆ ನಮ್ಮ ದೇಶದಲ್ಲಿ ಬೇಕಾಗಬಹುದಾದ ಎಲ್ಲ ಸಲಕರಣೆಗಳನ್ನೂ ಒದಗಿಸುವುದಕ್ಕೆ ಈಗಣೆಂದ ಸರ್ವತೋಮುಖವಾದ ಪ್ರಯತ್ನವನ್ನು ಮಾಡಬೇಕು.

ಎಲ್ಲರಿಗಾಗಿ ಒಂದು ಶಬ್ದಕೋಶ

ಕನ್ನಡಿಗರೆಲ್ಲ ತಮ್ಮ ಭಾಷೆಯನ್ನು ಚೆನ್ನಾಗಿ ಕಲಿಯುವುದಕ್ಕೆ ಅವಕಾಶವಾಗುವಂತೆ ಮೊದಲು ನಾವು ಸರ್ವ ಜನರ ಉಪಯೋಗಕ್ಕಾಗಿ ಕನ್ನಡದ ಒಂದು ಶಬ್ದಕೋಶವನ್ನು ಮಾಡಬೇಕಾಗಿದೆ. ಪೂರ್ವದಲ್ಲಿ ದ್ದಂತೆ ನಮ್ಮ ಊರುಗಳಲ್ಲಿ ಪದ್ಯ ಕಾವ್ಯದ ಓದು ಇಲ್ಲದೆ ಇರುವುದರಿಂದ ನಮ್ಮ ಜನತೆಯಲ್ಲಿ ಸಾಮಾನ್ಯವಾದ ಕನ್ನಡ ಕಾವ್ಯದ ಅರ್ಥವನ್ನು ತಿಳಿದುಕೊಳ್ಳಬಲ್ಲವರು ಕಡಿಮೆಯಾಗುತ್ತಿದ್ದಾರೆ. ಪಾಠಶಾಲೆಗಳಲ್ಲಿ ಕಲಿಯುವ ಕನ್ನಡವು ಬಹಳ ಕಡಿಮೆಯಾದುದರಿಂದ ನಮ್ಮ ವಿದ್ಯಾವಂತರಲ್ಲಿಯೂ ಇದೇ ಸ್ಥಿತಿ ಬಂದಿದೆ. ಕೆಟಲರ ನಿಘಂಟು ಇಂಥವರಿಗೆ ಅನುಕೂಲವಾದುದಲ್ಲ. ಅದರಲ್ಲಿ ಒಂದೇ ಮಾತಿನ ಹತ್ತಾರು ಅಪಭ್ರಂಶರೂಪಗಳನ್ನು ಹಾಕಿರುವುದರಿಂದ ಪುಸ್ತಕವು ಬಹಳ ದೊಡ್ಡದಾಗಿಹೋಯಿತು; ಅರ್ಥ ಬೇರೆ ಇಂಗ್ಲೀಷಿನಲ್ಲಿದೆ. ಆ ಗ್ರಂಥದಲ್ಲಿ ಕೊಟ್ಟಿರುವುದರಲ್ಲಿ ನಿಜವಾದ ಮಾತೆಷ್ಟೋ ಅಷ್ಟನ್ನು ಮಾತ್ರ ಇಟ್ಟುಕೊಂಡು ಅದರಲ್ಲಿ ಬಿಟ್ಟಿರುವ ವಾಡಿಕೆಯ ಮಾತುಗಳನ್ನು ಸೇರಿಸಿಕೊಂಡು ಒಂದು ಪುಸ್ತಕವನ್ನು ಮಾಡಿದರೆ ಅದು ನಮ್ಮ ಈ ಉದ್ದೇಶಕ್ಕೆ ಸಾಕಾಗುವುದು. ನಮ್ಮಲ್ಲಿ ರೂಢಿಯಲ್ಲಿರುವ ಸಂಸ್ಕೃತದ ಮಾತುಗಳನ್ನೆಲ್ಲ ಇದರಲ್ಲಿ ಕೊಟ್ಟು ಸಂಸ್ಕೃತದಲ್ಲಿ ಆಯಾ ಮಾತಿಗಿರುವ ಅರ್ಥ, ಅವುಗಳ ಮೂಲದ ಧಾತು, ಅದೇ ಧಾತುವಿನಿಂದ ಸಿದ್ಧವಾಗಿರುವ ಇತರ ಪದಗಳು, ಆ ಪದಗಳ ರೂಪಗಳು, ಇವುಗಳನ್ನು ತಿಳಿಸಿದರೆ ಭಾಷಾಜ್ಞಾನಾರ್ಥಿಗಳಿಗೆ ಬಹಳ ಸಹಾಯವಾಗುವುದು.

ಎಲ್ಲರಿಗಾಗಿ ಹಿಂದಣ ಕಾವ್ಯಗಳು

ಇದೇ ಉದ್ದೇಶದಿಂದ ನಮ್ಮ ಮಹಾ ಕಾವ್ಯಗಳ ಸ್ವಾರಸ್ಯವಾದ ಮತ್ತು ಮುಖ್ಯವಾದ ಭಾಗಗಳನ್ನು ಬೇರೆಯಾಗಿ ತೆಗೆದು, ಭಾಗದಿಂದ ಭಾಗಕ್ಕೆ ಸಂಬಂಧವನ್ನು ತೋರಿಸುವ ಸಣ್ಣ ಟೀಕೆಗಳನ್ನು ಕೊಟ್ಟು ಸಂಕ್ಷೇಪ ಗ್ರಂಥಗಳನ್ನು ಅಚ್ಚು ಹಾಕಿಸಬೇಕು. ಇಂಥ ಸಂಕ್ಷೇಪ ಗ್ರಂಥಗಳ ಕೊನೆಯಲ್ಲಿ ಆ ಕಾವ್ಯದಲ್ಲಿ ಬಂದಿರುವ ಬಳಕೆಯಲ್ಲಿಲ್ಲದ

ಮಾತುಗಳನ್ನು ಸೇರಿಸಿ ಕಾವ್ಯದಲ್ಲಿ ಅವು ಬಂದಿರುವ ಸ್ಥಳವನ್ನೂ ಅವುಗಳಿಗೆ ಅರ್ಥವನ್ನೂ ನಿರೂಪಿಸಬೇಕು. ನಮ್ಮ ಕಾವ್ಯಗಳನೇಕ ಬಹು ದೊಡ್ಡವು: ಒಂದೊಂದು ಒಂದು ಗ್ರಂಥವಲ್ಲ, ಹತ್ತು ಗ್ರಂಥಗಳಂತಿವೆ; ರಸಪುಷ್ಪವಾದ ಭಾಗಗಳ ಮಧ್ಯೆ ಬೇಸರವಾಗುವಂತೆ ಅರ್ಥವಿಲ್ಲದ ದೀರ್ಘವಾದ ವರ್ಣನೆಗಳು ಸೇರಿರುತ್ತವೆ. ಇದರಿಂದ ಈ ಅವಸರದ ಕಾಲದಲ್ಲಿ ಆ ಗ್ರಂಥಗಳನ್ನು ಕೈಯಲ್ಲಿ ಹಿಡಿಯುವುದಕ್ಕೇ ಅನೇಕರಿಗೆ ಹೆದರಿಕೆ. ಜೈಮಿನಿ ಭಾರತದಲ್ಲಿಯ ಕುಶಲನ ಚರಿತ್ರ, ಬಭ್ರುವಾಹನನ ಕಾಳಗದ ಭಾಗ, ಚಂದ್ರಹಾಸನ ಚರಿತ್ರ, ಇವುಗಳನ್ನು ಬೇರೆಯಾಗಿ ಅಚ್ಚುಹಾಕಿಸಿದರೆ ಅವನ್ನು ಸುಲಭದ ಬೆಲೆಗೆ ಅನೇಕರಿಗೆ ದೊರಕಿಸಬಹುದು; ಅವರಿಗೆ ಕಾವ್ಯದಲ್ಲಿ ಅಭಿರುಚಿಯೂ ಹೆಚ್ಚುತ್ತದೆ. ಭಾರತದಲ್ಲಿ ಶಿಶುಪಾಲ ವಧ, ದ್ರೌಪದೀ ಮಾನಭಂಗ, ಉತ್ತರ ಗೋಗ್ರಹಣ, ಕೃಷ್ಣಸಂಧಿ ಮೊದಲಾದ ಭಾಗಗಳನ್ನು ಬೇರೆ ಮಾಡಿ ಒಂದು ಕಡೆ ಕೂಡಿಸಿ ಅಚ್ಚು ಹಾಕಿಸಿದರೆ ದಿನದ ಓದಿಗೆ ಯೋಗ್ಯವಾದ ಭಾಗವೆಲ್ಲ ಸುಲಭವಾಗಿ ಎಲ್ಲರಿಗೂ ಸಿಕ್ಕಿದಂತಾಗುವುದು. ಹೀಗೆಯೇ, ಪಂಪ ಭಾರತ, ಪಂಪ ರಾಮಾಯಣ, ಗಿರಿಜಾ ಕಲ್ಯಾಣ, ಹರಿಶ್ಚಂದ್ರ ಕಾವ್ಯ, ರಾಜಶೇಖರ ವಿಲಾಸ ಮುಂತಾದ ಎಲ್ಲಾ ಕಾವ್ಯಗಳಿಂದಲೂ ಸಂಕ್ಷೇಪ ಕಾವ್ಯಗಳನ್ನು ಮಾಡಿ ಸರ್ವ ಜನರ ಉಪಯೋಗಕ್ಕಾಗಿ ಸುಲಭವಾದ ಬೆಲೆಗೆ ದೊರಕಿಸಬೇಕು. ಸಾಮಾನ್ಯರಿಗಾಗಿ ಇಂತಹ ಸಂಕ್ಷೇಪ ಗ್ರಂಥಗಳನ್ನು ಮಾಡುವುದಲ್ಲದೆ ಒಟ್ಟು ಪುಸ್ತಕ ಬೇಕೆನ್ನುವವರಿಗೂ ದೊರಕುವಂತೆ ಇದೇ ಸಂದರ್ಭದಲ್ಲಿ ಸಂಪೂರ್ಣ ಪುಸ್ತಕಗಳನ್ನೂ ಅಚ್ಚು ಹಾಕಿಸಬೇಕು. ನಮ್ಮಲ್ಲಿ ಬಳಕೆಯಲ್ಲಿರುವ ದೇವರ ನಾಮಗಳು, ಈಚೆಗೆ ಚೆನ್ನಾಗಿ ಅಚ್ಚಾಗುವ ಶರಣರ ವಚನಗಳು, ಇವೆಲ್ಲ ಈ ಕಾವ್ಯ ಮಾಲೆಗಳಲ್ಲಿ ಎಲ್ಲರಿಗೂ ಸಿಕ್ಕುವ ಬೆಲೆಗೆ ಹೊರಕ್ಕೆ ಬರಬೇಕು.

ಸಂಸ್ಕೃತ ಗ್ರಂಥಗಳು

ಭಾರತವರ್ಷದ ಸಂಸ್ಕೃತಿಗೆ ಸಂಸ್ಕೃತವು ತಾಯಿಬೇರು. ಇತರ ಭಾಷೆಗಳಿಗೆ ಹೇಗೋ ಹಾಗೆಯೇ ಕನ್ನಡದ ಬೆಳವಣಿಗೆಗೆ ಸಂಸ್ಕೃತವು ಕೇವಲ ಆವಶ್ಯಕ. ಆದುದರಿಂದ ನಮ್ಮ ಜನಕ್ಕೆ ವಿಶೇಷ ಕ್ಷೇಶವಿಲ್ಲದೆ

ಎಷ್ಟು ವಿಧಗಳಲ್ಲಿ ಸಾಧ್ಯವೋ ಅಷ್ಟು ವಿಧದಲ್ಲಿ ಸಂಸ್ಕೃತ ಶ್ಲೋಕಗಳ ಪರಿಚಯವನ್ನು ಮಾಡಿಸಬೇಕು. ನಮ್ಮ ಹುಡುಗರಿಗೆ ಹಿಂದಿನಂತೆ ಚಿಕ್ಕಂದಿನಲ್ಲೇ ಒಂದು ನೂರು ಒಳ್ಳೆಯ ಶ್ಲೋಕಗಳಾದರೂ ಬಾಯಿಗೆ ಬರುವಂತೆ ಮಾಡಿದರೆ ಅವರ ಉಚ್ಚಾರಣೆಯೂ ಅವರ ಭಾಷಾ ಮಾಧುರ್ಯ ಜ್ಞಾನವೂ ಒಳ್ಳೆಯ ಸಂಸ್ಕಾರವನ್ನು ಪಡೆಯುವುವು; ಮುಂದಕ್ಕೆ ಅವರು ಆ ಶ್ಲೋಕಗಳಿಗೆ ಅರ್ಥವನ್ನೂ ತಿಳಿದುಕೊಳ್ಳಬಹುದು. ಆಗ ಅವರಿಗೆ ಕಷ್ಟವಿಲ್ಲದೆ ಉತ್ತಮವಾದ ಕಾವ್ಯದ ಸಹವಾಸವು ಸದಾ ದೊರಕಿದಂತಾಗುವುದು. ವಯಸ್ಸಾದವರಿಗಾಗಿ ಸಂಸ್ಕೃತದಲ್ಲಿರುವ ಉತ್ತಮ ಶ್ಲೋಕ ಮಂಜರಿಗಳಿಂದ ಅತ್ಯುತ್ತಮವಾದ ಶ್ಲೋಕಗಳನ್ನು ಆಯ್ದು ಅಚ್ಚುಹಾಕಿಸಿ ಕೊನೆಯಲ್ಲಿ ಟಿಪ್ಪಣಿಗಳನ್ನು ಕೊಟ್ಟು ಶ್ಲೋಕಗಳನ್ನು ತಿಳಿದುಕೊಳ್ಳುವುದಕ್ಕೆ ಸಹಾಯವನ್ನು ಒದಗಿಸಬೇಕು. ಇಂಥ ಪುಸ್ತಕಗಳನ್ನು ಎಲ್ಲರೂ ಆನಂದದಿಂದ ಓದಬಹುದು. ಇದೇ ಸಂದರ್ಭದಲ್ಲಿ ಸಂಸ್ಕೃತದಿಂದ ನಮಗೆ ಆವಶ್ಯಕವಾಗುವ ಪುಸ್ತಕಗಳ ಪಟ್ಟಿಯೊಂದನ್ನು ಮಾಡಿಕೊಂಡು ಅವನ್ನು ಸಾಧ್ಯವಾದರೆ ಪದಶಃ, ಇಲ್ಲದಿದ್ದರೆ ಒಟ್ಟು ತಾತ್ಪರ್ಯವಾದರೂ ತಿಳಿಯುವಂತೆ ಅರ್ಥದೊಂದಿಗೆ ಅಚ್ಚುಹಾಕಿಸಬೇಕು. ಉಪನಿಷತ್ತುಗಳು, ಭಾಗವತ, ಭಾರತ, ರಾಮಾಯಣ, ಇತರ ಪ್ರಮುಖ ಮತ ಗ್ರಂಥಗಳು, ರಘುವಂಶ ಮೊದಲಾಗಿ ಕಾಳಿದಾಸನ ಎಲ್ಲ ಕಾವ್ಯಗಳು, ಕಿರಾತಾರ್ಜುನೀಯ ಮೊದಲಾದ ಇತರ ಗ್ರಂಥಗಳ ಸ್ವಾರಸ್ಯವಾದ ಭಾಗಗಳು, ಜಯದೇವನ ಗೀತಗೋವಿಂದ, ಇವೆಲ್ಲ ಈ ಪಟ್ಟಿಯಲ್ಲಿ ಇರಬೇಕು. ಇದರ ಜೊತೆಗೆ ಸಂಸ್ಕೃತದಲ್ಲಿಯ ಕಾವ್ಯಮೀಮಾಂಸಾ ಗ್ರಂಥಗಳಲ್ಲಿ ಮುಖ್ಯವಾದುವನ್ನಾದರೂ, ಮಾತು ಸೇರಿಸದೆ, ಮಾತು ಬಿಡದೆ, ಕನ್ನಡಕ್ಕೆ ಭಾಷಾಂತರ ಮಾಡಿ ನಮ್ಮ ಪೂರ್ವಿಕರ ಭಾವನೆಗಳು ಜನರಿಗೆಲ್ಲ ವ್ಯಕ್ತವಾಗುವಂತೆ ಮಾಡಬೇಕು.

ನೆರೆಯ ಭಾಷೆಗಳ ಗ್ರಂಥಗಳು

ಹೀಗೆಯೇ ನೆರೆಯ ಭಾಷೆಗಳಿಂದ ಒಳ್ಳೆಯ ಗ್ರಂಥ ಭಾಗಗಳನ್ನು ಆಯ್ದುಕೊಂಡು ಓದಿದವರಿಗೆ ಆಯಾ ಭಾಷೆಯ ಪರಿಚಯಕ್ಕೆ ಅವ ಕಾಶವಾಗುವಂತೆ ಕೆಲವು ಪುಸ್ತಕಗಳನ್ನು ಪ್ರಕಟಿಸಬೇಕು. ತೆಲುಗಿನಲ್ಲಿ

ಭಾಗವತ ಬಹಳ ಚೆನ್ನಾಗಿದೆಯೆಂದು ಹೇಳುತ್ತಾರೆ. ಶ್ರೀನಾಥನು ಕನ್ನಡದ ವಿಷಯವಾಗಿ ಎನೇನೋ ಬರೆದಿದ್ದಾನಂತೆ. ಇದೆಲ್ಲ ನಮ್ಮವರಿಗೆ ಸ್ವಲ್ಪವಾದರೂ ತಿಳಿಯಬೇಕು. ಈಗಣ ಸ್ಥಿತಿಯಲ್ಲಿ ನಮಗೆ ಕೇಟ್ಸ್, ಷೆಲ್ಲಿ ಎಂದರೆ ತಿಳಿಯುತ್ತದೆ, ಬೊಮ್ಮಣ್ಣ ಕವಿ ಯಾರು ಎಂದು ತಿಳಿಯದು. ಇದರಿಂದ ನಮಗೆ ಬಹಳ ನಷ್ಟವಾಗಿದೆ. ನನಗೆ ತಮಿಳಿನ ಗ್ರಂಥಗಳ ಪರಿಚಯವಿಲ್ಲ. ಅವುಗಳಲ್ಲಿರುವ ವಿಶಿಷ್ಟಾದ್ವೈತ ಮತದ ಆಳ್ವಾರುಗಳ ಗೀತೆಗಳಲ್ಲಿ ಕೆಲವನ್ನು ಮಾತ್ರ ನೋಡಿದ್ದೇನೆ. ಅವುಗಳಲ್ಲಿ ಕಾಣುವ ಊಹಾ ಶಕ್ತಿಯೂ ಕಾವ್ಯ ಚಾತುರ್ಯವೂ ಆಶ್ಚರ್ಯವನ್ನುಂಟುಮಾಡುವಂತಿವೆ. ನಮ್ಮ ಜನರು ಇಷ್ಟಪಡುವುದಾದರೆ ಈ ಭಾಷೆಗಳ ಕೆಲವು ಭಾಗವಾದರೂ ನಮ್ಮ ಲಿಪಿಯಲ್ಲಿಯೇ ನಮ್ಮ ಭಾಷೆಯ ಸಹಾಯ ದಿಂದಲೇ ಅವರಿಗೆ ಪರಿಚಯಕ್ಕೆ ಬರುವುದಕ್ಕೆ ನಾವು ಸಾಧನವನ್ನು ಕಲ್ಪಿಸಬೇಕು. ಸಂಸ್ಕೃತದಿಂದ ಹೇಗೋ ಹಾಗೆ ತಮಿಳಿನಿಂದಲೂ ತೆಲುಗಿನಿಂದಲೂ ನಮ್ಮ ಭಾಷೆಯ ಬೆಳವಣಿಗೆಗೆ ನಾವು ಸಹಾಯವನ್ನು ಪಡೆಯಬಹುದು. ಇದೇ ಸಂದರ್ಭದಲ್ಲಿ ಈ ಆಳ್ವಾರ ಕೃತಿಗಳಂತೆ ಮರಾಠಿ, ತೆಲುಗು, ತಮಿಳು ಮೊದಲಾದ ಭಾಷೆಗಳಲ್ಲಿರುವ ಪಾರಾಯಣ ಗ್ರಂಥಗಳನ್ನೂ ಕನ್ನಡದಲ್ಲಿ ಒದಗಿಸಿಕೊಟ್ಟರೆ ಭಾಷಾ ಸೇವೆಯೊಂದಿಗೆ ಮತ ಸೇವೆಯನ್ನೂ ಮಾಡಿದಹಾಗಾಗುವುದು, ಸಾಮಾನ್ಯ ಜನರೂ ಬೇರೆ ಭಾಷೆಯನ್ನು ಕಲಿಯದೆ ತಮ್ಮ ಮತದ ವಿಷಯವನ್ನು ತಿಳಿಯುವುದಕ್ಕೆ ಸಹಾಯವಾಗುವುದು.

ಇತರ ದೇಶೀಯ ಭಾಷೆಗಳ ಗ್ರಂಥಗಳು

ಇದರ ಜೊತೆಗೆ ಮುಂದುವರಿದಿರುವ ಇತರ ದೇಶೀಯ ಭಾಷೆಗಳಿಂದ ಅತ್ಯುತ್ತಮ ಗ್ರಂಥಗಳನ್ನು ನಮ್ಮ ಭಾಷೆಗೆ ಸಂಪೂರ್ಣವಾಗಿ ಭಾಷಾಂತರ ಮಾಡಬೇಕು. ಬಿಂಡಿಗನವಲೆ ವೆಂಕಟಾಚಾರ್ಯರು ಬಂಕಿಂ ಚಂದ್ರರ ನಾವೆಲುಗಳನ್ನು ಕನ್ನಡಕ್ಕೆ ತಂದುದರಿಂದ ಕನ್ನಡ ಎಷ್ಟು ಬೆಳೆಯಿತೆಂಬುದನ್ನು ನಮ್ಮ ತಲೆಮಾರಿನ ಜನ ಬಲ್ಲುದು. ಇದೇ ಕೆಲಸವನ್ನು ನಾವು ಇನ್ನೂ ಮುಂದುವರಿಸಬೇಕಾಗಿದೆ. ಈ ಗ್ರಂಥಗಳನ್ನು ನಾವು ತಂದುಕೊಳ್ಳುವುದು, ನಮ್ಮಲ್ಲಿ ಬೆಳೆ ಇಲ್ಲದಾಗ ನಮ್ಮ ಸೀಮೆಯ

ಬೇರೆ ಪ್ರಾಂತದಿಂದ ಅಕ್ಕಿಯನ್ನು ತರಿಸಿಕೊಂಡಂತೆ. ನಮಗೆ ಇಂಥ ಗ್ರಂಥಗಳು ಪರದೇಶದ ಗ್ರಂಥಗಳಿಗಿಂತ ಅನುಕೂಲವಾದುವು, ನಮಗೆ ಒಗ್ಗಿರುವ ರೀತಿಯವು. ರವೀಂದ್ರನಾಥ ರಾಕಾಸರ ಇಂಗ್ಲೀಷು ಗ್ರಂಥಗಳನ್ನೂ ಅವುಗಳ ಬಂಗಾಳೀ ಮೂಲಗಳನ್ನೂ ಓದಿರುವವರು ಅವರ ಬಂಗಾಳಿಯ ಮೂಲಗಳು ಇಂಗ್ಲೀಷ್ ಭಾಷಾಂತರಗಳಿಗಿಂತ ಬಹಳ ಚೆನ್ನಾಗಿವೆಯೆಂದು ಹೇಳುತ್ತಾರೆ. ಬಂಗಾಳಿಯನ್ನು ಬಲ್ಲವರು ಆ ಭಾಷೆಯಿಂದ ನೇರವಾಗಿ ಕನ್ನಡಕ್ಕೆ ಭಾಷಾಂತರ ಮಾಡಿದರೆ ಈ ಕವಿ ವರರ ಗ್ರಂಥಗಳು ಈಗ ನಮಗೆ ಇಂಗ್ಲೀಷಿನ ಮೂಲಕ ಸಿಕ್ಕುತ್ತಿರುವುದಕ್ಕಿಂತ ಹೆಚ್ಚು ರಸಯುಕ್ತವಾಗಿ ಸಿಕ್ಕಬಹುದು. ಹೀಗೆಯೇ ತುಲಸೀದಾಸ್, ಮಿರಾಬಾಯಿ, ಕಬೀರದಾಸ್, ತುಕಾರಾಮ್ ಮುಂತಾದವರ ಉತ್ತಮ ಕೃತಿಗಳನ್ನು ಮೂಲ ರೂಪದಲ್ಲಿಯೇ ಅಚ್ಚು ಹಾಕಿಸಿ, ಜೊತೆಗೆ ಕನ್ನಡದಲ್ಲಿ ಅರ್ಥವನ್ನು ಕೊಟ್ಟರೆ ದೇಶದಲ್ಲೆಲ್ಲ ಒಂದೇ ಸಂಸ್ಕೃತಿ ಬೆಳೆಯುವುದಕ್ಕೂ ಆಯಾ ಮಹನೀಯರ ಶೀತಲ ಚ್ಚಾಯೆಯಿಂದ ನಮ್ಮ ಬಾಳಿಗೆ ಸ್ವಲ್ಪ ತಂಪು ಬರುವುದಕ್ಕೂ ಅನುಕೂಲವಾಗುವುದು.

ಇಂಗ್ಲೀಷಿನ ಸಹಾಯದಿಂದ ಮಾಡಬೇಕಾದ ಕೆಲಸ

ಇನ್ನು, ಇಂಗ್ಲೀಷಿನ ಸಹಾಯದಿಂದ ಮಾಡಬೇಕಾದ ಕೆಲಸವು ಹೇರಳವಾಗಿದೆ. ಇಂಗ್ಲೀಷ್ ನಾಹಿತ್ಯದಲ್ಲಿ ಹಿರಿಯರಾದವರ ಅತ್ಯುತ್ತಮ ಗ್ರಂಥಗಳಲ್ಲಿ ಭಾಷಾಂತರಕ್ಕೆ ಸಿಲುಕುವವು ಅನೇಕವಿವೆ. ಇವುಗಳನ್ನೆಲ್ಲ ಕನ್ನಡಕ್ಕೆ ಭಾಷಾಂತರಮಾಡುವುದು ಆವಶ್ಯಕ. ಷೇಕ್ಸ್‌ಪಿಯರ್ ನಾಟಕಗಳಲ್ಲಿ ಕಿಂಗ್‌ಲಿಯರ್, ಹ್ಯಾಮ್‌ಲೆಟ್, ಒಥೆಲೊ, ಮ್ಯಾಕ್‌ಬೆತ್, ಈ ನಾಲ್ಕನ್ನಾದರೂ ಹದವಾಗಿ ಭಾಷಾಂತರಮಾಡಿ ಕೊಳ್ಳಬೇಕು. ಇಂಗ್ಲೀಷಿನ ವಿಮರ್ಶನ ಲೇಖನಗಳಲ್ಲಿ, ಇತರ ಉಪನ್ಯಾಸಗಳಲ್ಲಿ, ಕಥೆಗಳಲ್ಲಿ, ಕಾವ್ಯಗಳಲ್ಲಿ ಉತ್ತಮವಾದುವನ್ನು ತೆಗೆದುಕೊಂಡು ಅವುಗಳ ಅರ್ಥ ಕನ್ನಡದಲ್ಲಿ ಬರುವಂತೆ ಬರೆಯಬೇಕು. ಹೀಗೆ ಮಾಡುವುದರಲ್ಲಿ ಹೇನುಚಂದ್ರ, ಪ್ರಭಾವತಿ ಎಂದು ನಮ್ಮ ಸೀಮೆಯ ಹೆಸರುಗಳನ್ನು ಹಾಕುವುದಕ್ಕೆ ಬದಲಾಗಿ ಅಲ್ಲಿರುವ ಹೆಸರುಗಳನ್ನೇ

ಉಪಯೋಗಿಸಿ ಅಲ್ಲಿರುವಂತೆ ಬರೆದರೆ ಬಹಳ ಚೆನ್ನಾಗಿರುತ್ತದೆಯೆಂದು ಕಾಣುತ್ತದೆ. ಇಂಗ್ಲೀಷ್ ಸಾಹಿತ್ಯದ ಗ್ರಂಥಗಳನ್ನೇ ಅಲ್ಲದೆ ಈ ಭಾಷೆಯ ಸಹಾಯದಿಂದ ನಾವು ಪ್ರಪಂಚದ ಇತರ ಸಾಹಿತ್ಯಗಳ ಉತ್ತಮ ಗ್ರಂಥಗಳನ್ನು ಕನ್ನಡಕ್ಕೆ ತಂದುಕೊಳ್ಳಬೇಕು. ಮಾಲಿಯೇರ್ ಕವಿಯ ಹಾಸ್ಯದ ನಾಟಕಗಳು, ಗ್ರೀಕರ ರುದ್ರನಾಟಕಗಳು, ಸಾಕ್ರೆ ಟೇಸನ ಸಂವಾದಗಳು, ಎಪಿಕ್ಟೇಟಸ್, ಮಾರ್ಕಸ್ ಆರೀಲಿಯಸ್, ಸೆಂಟ್ ಫ್ರಾನ್ಸಿಸ್, ಸೆಂಟ್ ಆಗಸ್ಟೀನ್, ಧಾಮಸ್ ಎಕೆಂಪಿಸ್, ಪ್ಲೂಟಾರ್ಕ್, ಗಯಬಿ, ಇಬ್ಬನ್, ಟಾಲಸ್ತಾಯ್ ಮುಂತಾದವರ ಗ್ರಂಥಗಳು, ಇವನ್ನೆಲ್ಲ ಈ ರೀತಿ ನಾವು ಕನ್ನಡಕ್ಕೆ ತಂದು ವಿಶಾಲವಾದ ಪ್ರಪಂಚದ ಎಲ್ಲ ಭಾಗದ ಪರಿಚಯವನ್ನು ನಮ್ಮವರಿಗೆ ಮಾಡಿಕೊಡಬೇಕು.

ಇತರ ವಿಷಯಗಳು

ಇದೆಲ್ಲ ಸಾಹಿತ್ಯ, ಮತ, ತತ್ತ್ವ, ಇವುಗಳ ಮಾತಾಯಿತು. ಇಷ್ಟಲ್ಲದೆ ವಿಜ್ಞಾನ ಶಾಸ್ತ್ರದಲ್ಲಿ ಇದುವರೆಗೆ ತಿಳಿದಿರುವ ವಿಷಯವನ್ನು ಸಂಕ್ಷೇಪವಾಗಿ ಹೇಳಬೇಕಾದ ಕೆಲಸ ಬೇರೆ ಇದೆ. ನಮ್ಮ ದೇಶದ ಇತಿಹಾಸಕ್ಕೆ ಸಂಬಂಧಪಟ್ಟ ಫಾಹಿಯಾನ್, ಮನೂಚಿ, ಬರ್ಮಿಯರ್ ಮುಂತಾದವರ ಗ್ರಂಥಗಳನ್ನು ಕನ್ನಡಕ್ಕೆ ತರಬೇಕಾದುದು ಬೇರೆ. ನಮ್ಮ ದೇಶದ ಮಹನೀಯರ ಚರಿತೆಗಳು, ನಮ್ಮವರು ಇತರ ದೇಶಗಳಲ್ಲಿ ನೆಲಸಿ ಮಾಡಿದ ಕೆಲಸದ ಚರಿತೆಗಳು, ಭಾರತವರ್ಷದ ಪವಿತ್ರವಾದ ಇತಿಹಾಸದ ಆಖ್ಯಾನಗಳು, ಇವುಗಳ ಪರಿಚಯವನ್ನೆಲ್ಲ ನಮ್ಮ ಜನರಿಗೆ ನಮ್ಮ ಭಾಷೆಯಲ್ಲಿಯೇ ಮಾಡಿಕೊಡಬೇಕಾಗಿದೆ. ಬರಿಯು ವವರ ಅನುಕೂಲ್ಯಕ್ಕಾಗಿ ಕನ್ನಡದ ಲಿಪಿಯನ್ನು ಟೈಪ್‌ರೈಟರಿಗೆ ಸರಿಪಡಿಸಿ ಕನ್ನಡಕ್ಕೊಂದು ಟೈಪ್‌ರೈಟರನ್ನು ಮಾಡಬೇಕು. ಕನ್ನಡಕ್ಕೊಂದು ಷಾರ್ಟ್‌ಹ್ಯಾಂಡ್ ಏರ್ಪಡಿಸಬೇಕು; ಒಂದು ವಿಶ್ವಕೋಶವನ್ನು ಮಾಡಿಸಬೇಕು. ಗ್ರಂಥಕರ್ತರಲ್ಲಿ ಕೇಳುವವರಿಲ್ಲದೆ ನಿಂತಿರುವ ಪುಸ್ತಕಗಳನ್ನು ಅಚ್ಚುಹಾಕುವ ಸಂಸ್ಥೆಗಳನ್ನೂ ಪ್ರಕಾಶಪಡಿಸುವ ಸಂಸ್ಥೆಗಳನ್ನೂ ಏರ್ಪಡಿಸಬೇಕು.

ದೂರದೃಷ್ಟಿ ಅವಶ್ಯಕ

ಮಹನೀಯರೇ, ಇದೆಲ್ಲ ಆಗಹೋಗದ ಮಾತು ಎನ್ನುವಿರಾ? ನಮ್ಮ ಜೀವನದಷ್ಟು ಮಾತ್ರಕ್ಕೆ ನೋಡಿದರೆ ಇದು ಆಗಹೋಗದ ಮಾತು ಎಂದೇ ತೋರಬಹುದು. ನನಗಾಗಲಿ ಇದು ಶೀಘ್ರದಲ್ಲಿ ಮುಗಿಯುವ ಕಾರ್ಯವೆಂದು ತೋರುತ್ತಿಲ್ಲ. ಆದರೆ ಇದು ಆಗುತ್ತದೋ ಇಲ್ಲವೋ ಎಂಬ ಸಂದೇಹವನ್ನು ಬಿಡಿರಿ; ಆಗುತ್ತದೆ. ಆಯಿತೆನ್ನುವುದಕ್ಕೆ ನಾವು ಇರುವೆವೋ ಇಲ್ಲವೋ ಎನ್ನುವುದು ನಿಜ. ಆದರೂ ನಾವು ಈ ಕೆಲಸವನ್ನು ಕೈಕೊಳ್ಳಬೇಕು. ನಾವು ತಿನ್ನುತ್ತಿರುವ ತೆಂಗಿನಕಾಯಿ ನಾವು ಹಾಕಿದ ಮರದಿಂದ ಬಂದುದಲ್ಲ. ನಾವು ಹಾಕಿದುದೆಂದು ಕೆಲವು ಮರ ಇರಲಿ; ಅವುಗಳ ಫಲ ಮುಂದಕ್ಕೆ ಬರಲಿ. ಈ ದೃಷ್ಟಿಯಿಂದ ಕೆಲಸಮಾಡುವೆವಾದರೆ ನಮಗೆ ಕೆಲಸದ ಮಹತ್ತ್ವ ದಿಂದ ಭೀತಿ ತೋರುವುದಿಲ್ಲ, ಕೆಲಸವಾಗುವುದಿಲ್ಲವೆಂದು ನಿರಾಶೆಯಾಗುವುದಿಲ್ಲ. ನಾವು ಪುಣ್ಯವಂತರೇ ನಿಜವಾದರೆ ಅನುಕೂಲವಾದ ಈ ಸಮಯದಲ್ಲಿ ದೊಡ್ಡ ಭಾವನೆಯಿಂದ ದೊಡ್ಡ ಕೆಲಸಕ್ಕೆ ಆರಂಭ ಮಾಡೋಣ. ಕೆಲಸ ಎಂದಿದ್ದರೂ ಆರಂಭವಾಗುತ್ತದೆ, ಮುಗಿಯುತ್ತದೆ. ಆರಂಭಮಾಡುವ ಪುಣ್ಯ ನಮ್ಮದೇ ಅಲ್ಲವೆಂಬುದು ಮಾತ್ರ ನಮ್ಮ ಮುಂದಿರುವ ಸಮಸ್ಯೆ.

ಕರ್ಣಾಟಕದ ಏಕೀಕರಣ

ನಮ್ಮ ಸೀಮೆಯ ವಿದ್ಯಾಭ್ಯಾಸದ ಕ್ರಮದಲ್ಲಿ ಕನ್ನಡಕ್ಕೆ ಸರಿಯಾದ ಸ್ಥಾನವನ್ನು ಕಲ್ಪಿಸಬೇಕೆಂದೂ, ನಮ್ಮ ಜನಕ್ಕೆ ಎಲ್ಲ ರೀತಿಯಿಂದಲೂ ಒಳ್ಳೆಯ ಪುಸ್ತಕಗಳನ್ನು ಒದಗಿಸಬೇಕೆಂದೂ ಹೇಳಿದ್ದಾಯಿತು. ಇನ್ನು ನಮ್ಮ ಪ್ರಕೃತ ಸ್ಥಿತಿಯಲ್ಲಿ ಬಹು ಮುಖ್ಯವಾದ ಏರ್ಪಾಡೆಂದರೆ ಕರ್ಣಾಟಕದ ಏಕೀಕರಣ. ಕರ್ಣಾಟಕವೆಲ್ಲ ಒಂದಾಗಬೇಕೆಂದು ನಾನು ಹೇಳಿದರೆ ಮೈಸೂರಿನ ಸರಕಾರದ ಅಧಿಕಾರಿಯೊಬ್ಬನು ನಿಜಾಂ ಕರ್ಣಾಟಕವನ್ನು ಮೈಸೂರಿಗೆ ಸೇರಿಸಬೇಕೆಂದು ಹೇಳಿದನೆಂದು ಅಪಾರ್ಥಮಾಡುವ ಮಹನೀಯರು ಇರಬಹುದು. ಕರ್ಣಾಟಕದ ಏಕೀಕರಣವೆಂದರೆ ಮೈಸೂರು ಕರ್ಣಾಟಕ, ನಿಜಾಂ

ಕರ್ಣಾಟಕ, ಬ್ರಿಟಿಷ್ ಕರ್ಣಾಟಕ, ಎಲ್ಲವನ್ನೂ ಸೇರಿಸುವುದು ಎಂದು ಅರ್ಥವನ್ನು ಕಲ್ಪಿಸಿದವರು ನಾನು ಹೇಳಿದ ಅವಾರ್ಥವನ್ನು ಮಾಡುವುದರಲ್ಲಿ ಏನೂ ಆಶ್ಚರ್ಯವಿಲ್ಲ. ಆದರೆ ಏಕೀಕರಣವೆನ್ನುವುದರಲ್ಲಿ ನಮ್ಮ ಜನರು ಬ್ರಿಟಿಷ್ ಕರ್ಣಾಟಕವನ್ನೆಲ್ಲ ಒಂದಾಗಿ ಮಾಡುವುದೆಂಬ ಅರ್ಥವನ್ನು ಮಾತ್ರ ಇಟ್ಟುಕೊಂಡಿರುತ್ತಾರೆ ನನ್ನ ಅರ್ಥವೂ ಇಷ್ಟೇ. ನಿನ್ನೆಯ ದಿನ ಇಲ್ಲಿ ನಡೆದ ಏಕೀಕರಣದ ಸಮ್ಮೇಳನದಲ್ಲಿ ತಾವು ಈ ವಿಷಯವನ್ನು ಚರ್ಚೆಮಾಡಿ ಯುಕ್ತವಾದ ನಿರ್ಧಾರಗಳನ್ನು ಅಂಗೀಕರಿಸಿರುವಿರಿ. ಈ ಕಾರಣದಿಂದಲೂ ರಾಷ್ಟ್ರೀಯ ಏಕೀಕರಣದ ವಿಷಯವನ್ನು ನಮ್ಮ ಪ್ರಮುಖ ರಾಜಕೀಯ ಮಹನೀಯರು ಸಭೆಗಳ ಮುಂದೆ ಚರ್ಚೆಗೆ ತರುತ್ತಿರುವುದರಿಂದಲೂ ನಾನು ಈ ವಿಷಯದಲ್ಲಿ ಏನನ್ನೂ ಹೆಚ್ಚಾಗಿ ಹೇಳುವುದಿಲ್ಲ. ರಾಷ್ಟ್ರೀಯವಾಗಿ ಕರ್ಣಾಟಕವೆಲ್ಲ ಒಂದಾಗದೆಯಿದ್ದರೂ ಈಗಲೂ ತಕ್ಕ ಮಟ್ಟಿಗೆ ಒಂದು ಮನಸ್ಸಿನಿಂದ ನಡೆಯುತ್ತಿದೆ. ಇದೇ ರೀತಿಯಲ್ಲಿ ನಾವು ಮುಂದಕ್ಕೆ ನಡೆಯುತ್ತ ರಾಷ್ಟ್ರೀಯವಾಗಿ ಒಂದಾಗುವ ಮೊದಲು ಎಷ್ಟು ಸಾಧ್ಯವೋ ಅಷ್ಟರ ಮಟ್ಟಿಗೆ ವಿದ್ಯಾಭ್ಯಾಸ ಕ್ರಮದಲ್ಲಿಯೂ ಇತರ ವಿಷಯಗಳಲ್ಲಿಯೂ ಹತ್ತಿರ ಹತ್ತಿರ ಬರಬೇಕು. ನಮ್ಮ ಬೇರೆ ಬೇರೆಯ ವ್ರಾಂತಗಳ ಕನ್ನಡದ ರೀತಿ ಸ್ವಲ್ಪ ಮಟ್ಟಿಗೆ ಬೇರೆಯಾಗಿದೆ. ಈಚೆಗೆ ಈ ವ್ಯತ್ಯಾಸ ಕಡಿಮೆಯಾಗುತ್ತಿರುವುದು ನಿಜ. ತಾನಾಗಿ ಹೀಗೆ ಆಗುತ್ತಿರುವ ಮಾವಾಡನ್ನು ನಾವು ಪ್ರಯತ್ನ ಪಟ್ಟು ಇನ್ನೂ ಸ್ವಲ್ಪ ಜಾಗ್ರತೆಯಾಗಿ ಆಗಮಾಡಬಹುದು. ಕೆಳಗಣ ಪಾಠಶಾಲೆಗಳಲ್ಲಿ ಇಟ್ಟಿರುವ ಪಾಠ ಪುಸ್ತಕಗಳನ್ನು ಎಲ್ಲಾ ಪ್ರಾಂತಗಳಿಗೂ ಅನುಕೂಲಿಸುವಂತೆ ಒಂದು ರೀತಿಗೆ ತಿದ್ದಬೇಕು. ಎಲ್ಲ ಪ್ರಾಂತಗಳ ಟೆಕ್ಸ್ಟ್‌ಬುಕ್ ಕಮಿಟಿಗಳವರೂ ಸೇರಿದರೆ ಹೀಗೆ ಮಾಡುವುದು ಕಷ್ಟವಲ್ಲ. ಇದಾದಮೇಲೆ ಸಾಧ್ಯವಾದಷ್ಟು ಮಟ್ಟಿಗೆ ಹೀಗೆ ತಿದ್ದಿದ ಪುಸ್ತಕಗಳನ್ನೇ ಪಾಠಶಾಲೆಗಳಲ್ಲಿ ಪಾಠಕ್ಕೆ ನಿಯಮಿಸಬೇಕು. ಹೀಗೆ ಕೀಳರಗತಿಯ ವಾಠಶಾಲೆಗಳಲ್ಲಿ ಉಪಯೋಗಿಸುವ ಪುಸ್ತಕಗಳನ್ನು ಸಕಲ ವ್ರಾಂತಗಳಿಗೂ ಸಾಮಾನ್ಯವಾಗಿ ಮಾಡುವುದಲ್ಲದೆ ಮೇಲ್ತರಗತಿಯ ಪಾಠಶಾಲೆಗಳಲ್ಲಿ ಇಲ್ಲಿಯ ಪುಸ್ತಕಗಳನ್ನು ಅಲ್ಲಿಯೂ

ಅಲ್ಲಿಯ ಪುಸ್ತಕಗಳನ್ನು ಇಲ್ಲಿಯೂ ಇರಿಸಬೇಕು. ಸಾಧ್ಯವಾದಷ್ಟು ಮಟ್ಟಿಗೆ ಇಲ್ಲಿಯ ಗ್ರಂಥಗಳು ಅಲ್ಲಿಯೂ, ಅಲ್ಲಿಯವು ಇಲ್ಲಿಯೂ ಉಪಯೋಗಕ್ಕೆ ಬರುವಂತೆ ಮಾಡಬೇಕು.

ನಮ್ಮ “ ಟೆಕ್ಸ್‌ಟುಕ್ ಕಮಿಟಿ ”ಗಳು

ಈ ಸಂದರ್ಭದಲ್ಲಿ ನಮ್ಮ ಬೇರೆ ಬೇರೆ ಪ್ರಾಂತಗಳ ಟೆಕ್ಸ್‌ಟುಕ್ ಕಮಿಟಿಗಳವರು ಮಾಡಬೇಕಾದ ಕೆಲಸ ಬಹಳ ಹಿರಿದಾಗಿದೆ. ನಾನು ಸ್ವಲ್ಪ ಕಾಲ ಇಂಥ ಕಮಿಟಿಗಳ ಕೆಲಸವನ್ನು ನೋಡಿದ್ದೇನೆ. ಇವುಗಳಲ್ಲಿ ಯಾವ ಒಬ್ಬ ಮೆಂಬರೂ ಕಂಡಂತೆ ಕರ್ತವ್ಯ ವಿಮುಖನಾಗದಿದ್ದರೂ ಒಟ್ಟಿನಲ್ಲಿ ಕಮಿಟಿಯು ತಪ್ಪುಮಾಡುವ ಸಂಭವಗಳು ಬಹಳ ಹೆಚ್ಚು. ಈ ಕಮಿಟಿಗಳು ನಿಜವಾಗಿ ಇರುವುದು ವಿದ್ಯಾರ್ಥಿಗಳ ಶ್ರೇಯಸ್ಸಿಗಾಗಿ. ಇವು ಕೆಲಸಮಾಡುವುದು ಪುಸ್ತಕ ಬರೆಯುವವರ ಲಾಭಕ್ಕಾಗಿ ಎಂಬಂತೆ. ಮರಳಿ ಮರಳಿ ಈ ಕಮಿಟಿಗಳಲ್ಲಿ ಮೆಂಬರುಗಳು, “ಅಯ್ಯೋ ಪಾಪ! ಇವರು ಬಹಳ ಕಷ್ಟವಟ್ಟು ಕೆಲಸಮಾಡಿದ್ದಾರೆ; ಸ್ವಲ್ಪ ಉತ್ತೇಜನಕೊಡಬೇಕು”, “ ಈ ಗ್ರಂಥಕರ್ತರ ಹತ್ತಿರ ಬೇರೆ ಪುಸ್ತಕಗಳಿವೆ, ಅವುಗಳನ್ನು ಅಚ್ಚು ಹಾಕಿಸುವುದಕ್ಕೆ ಸ್ವಲ್ಪ ಹಣ ಬರಲಿ, ಇವರ ಪುಸ್ತಕವನ್ನಿಡೋಣ ” ಎಂದು ಹೇಳುತ್ತಾರೆ. “ ಈ ಪುಸ್ತಕದ ಕತೆ ಚೆನ್ನಾಗಿದೆ, ಇದರ ಶೈಲಿ ಚೆನ್ನಾಗಿದೆ, ಇದು ಹುಡುಗರಿಗೆ ಓದುವುದಕ್ಕೆ ಚೆನ್ನಾಗಿದೆ, ಇದರಿಂದ ವಿದ್ಯಾರ್ಥಿಗಳು ಹೆಚ್ಚು ವಿಷಯವನ್ನು ಕಲಿಯಬಹುದು ” ಎಂದು ಹೇಳುವುದು ಆಮೇಲೆ, ಅಥವಾ ಇಲ್ಲವೇ ಇಲ್ಲ. ಇದು ಶೋಚನೀಯವಾದ ಸ್ಥಿತಿ. ನಮ್ಮ ಟೆಕ್ಸ್‌ಟುಕ್ ಕಮಿಟಿಗಳೆಲ್ಲ ಯಾವ ಪುಸ್ತಕವನ್ನಾಗಲಿ ಪಾಠಕ್ಕೆಂದು ನಿಯಮಿಸುವ ಮೊದಲು ಆಯಾ ಪುಸ್ತಕದಿಂದ ವಿದ್ಯಾರ್ಥಿಗಳು ಭಾಷೆಯನ್ನು ಕಲಿಯಬಹುದೇ, ಅದು ಸರಸವಾಗಿದೆಯೇ, ವಿಚಾರಯುಕ್ತವಾಗಿದೆಯೇ, ಉದಾತ್ತ ಭಾವಗಳನ್ನೊಳಕೊಂಡಿದೆಯೇ ಎಂದಾಲೋಚಿಸಬೇಕು. ಈ ವಿಷಯದಲ್ಲೆಲ್ಲ ಮನವೊಪ್ಪಿದ ಮೇಲೆ ಪುಸ್ತಕವನ್ನು ನಿಯಮಿಸಬೇಕು. ಹೀಗೆ ನಿಯಮಿತವಾದ ಪುಸ್ತಕದಿಂದ ಅದನ್ನು ಬರೆದವರಿಗೆ ಲಾಭ

ಬರಬಹುದು, ಅವರು ಇತರ ಪುಸ್ತಕಗಳನ್ನು ಅಚ್ಚುಹಾಕಬಹುದು. ಆದರೆ ಇವೆಲ್ಲ ಪ್ರಾಸಂಗಿಕ ಫಲಗಳೇ ಹೊರತು ಟೆಕ್ಸ್ಟ್‌ಬುಕ್ ಕಮಿಟಿಯ ಧ್ಯೇಯವಲ್ಲ. ಟೆಕ್ಸ್ಟ್‌ಬುಕ್ ಕಮಿಟಿಯ ಕೆಲಸ ವಿದ್ಯಾರ್ಥಿಗೆ ಒಳ್ಳೆಯ ಪುಸ್ತಕವನ್ನು ಒದಗಿಸಿಕೊಡುವುದು. ಅನೇಕ ವೇಳೆ ಕನ್ನಡದ ಪಾಠಕ್ಕೆ ಬೇರೆ ಬೇರೆಯ ತರಗತಿಗಳಿಗೆ ತಕ್ಕ ಪುಸ್ತಕಗಳು ಸಿಕ್ಕುವುದಿಲ್ಲ; ಇದು ನಿಜ. ಹೀಗೆ ಕಂಡರೆ ತಕ್ಕ ಪುಸ್ತಕಗಳನ್ನು ಗ್ರಂಥಕರ್ತರು ಯಾರಾದರೂ ಬರೆಯುವ ವರೆಗೂ ಕಮಿಟಿಯವರು ಪೂರ್ವದ ಪುಸ್ತಕಗಳನ್ನು ಸರಿಪಡಿಸಿ ಪಾಠ ಪುಸ್ತಕಗಳನ್ನು ಸಿದ್ಧಪಡಿಸಬೇಕು. ಇದು ಹೊರೆಯ ಕೆಲಸ. ಆದರೆ ಇದನ್ನು ಮಾಡದೆ ಕಮಿಟಿಯವರು ಕೃತಕೃತ್ಯರಾಗಲಾರರು. ಇದುವರೆಗೆ ಪುಸ್ತಕಗಳನ್ನು ನಿಯಮಿಸುವಲ್ಲಿ ನಮ್ಮ ಕಮಿಟಿಗಳ ಮೆಂಬರುಗಳು ಗ್ರಂಥಕರ್ತರನ್ನು ಕುರಿತು ಅಯ್ಯೋ ಪಾಪ ಎಂದಷ್ಟು ಸಲ ವಿದ್ಯಾರ್ಥಿಗಳನ್ನು ಕುರಿತು ಅಯ್ಯೋ ಪಾಪ ಎಂದು ಹೇಳಿದ್ದರೆ ಕನ್ನಡದ ಏಷಯದಲ್ಲಿ ನಮ್ಮ ವಿದ್ಯಾರ್ಥಿಗಳಿಗೆ ಈಗಿರುವುದಕ್ಕಿಂತ ಹೆಚ್ಚು ಆದರವಿರುತ್ತಿತ್ತೆಂದು ಖಂಡಿತವಾಗಿ ಹೇಳಬಹುದು. ಇನ್ನು ಮೇಲಾದರೂ ಎಲ್ಲ ಕಮಿಟಿಗಳವರೂ ತಮ್ಮ ಕರ್ತವ್ಯವನ್ನು ನೆನೆದು ನಡೆದರೆ ಭಾಷೆಯ ಬೆಳವಣಿಗೆಗೆ ಬಹಳ ಸಹಾಯವಾಗುವುದು.

ಕರ್ಣಾಟಕಕ್ಕೆ ಒಂದು “ಯೂನಿವರ್ಸಿಟಿ”

ನಾಡಿನ ದೃಷ್ಟಿಯಿಂದ ನಮಗೆ ಒಂದು ವಿಶ್ವವಿದ್ಯಾ ಪೀಠವೂ ಬೇಕು. ಈಗ ನಮ್ಮ ಪ್ರೌಢ ವಿದ್ಯಾರ್ಥಿಗಳು ಮೂರು ವಿದ್ಯಾಪೀಠಗಳಲ್ಲಿ ಹಂಚಿ ಹೋಗಿದ್ದಾರೆ. ಇವುಗಳಲ್ಲಿ ಕನ್ನಡಕ್ಕೆ ಸ್ವಲ್ಪವಾದರೂ ಪ್ರಾಶಸ್ತ್ಯವಿದೆಯೆನ್ನುವುದು ಮೈಸೂರು ಯೂನಿವರ್ಸಿಟಿಯಲ್ಲಿ ಮಾತ್ರ; ಅದರಲ್ಲಿಯೂ ಅದಕ್ಕೆ ತಕ್ಕ ಸ್ಥಾನ ಸಿಕ್ಕಿದೆಯೆಂದು ನಾವು ಹೇಳುವಂತಿಲ್ಲ. ಸಾಲದುದಕ್ಕೆ ರಾಜಕೀಯ ಕಾರಣಗಳಿಂದ ಅದು ಮೈಸೂರಷ್ಟಕ್ಕೇ ಕೇಂದ್ರ ವಿದ್ಯಾಪೀಠವಾಗಬಹುದಾಗಿದೆಯೇ ಹೊರತು ಇತರ ಭಾಗಗಳನ್ನು ಸೇರಿಸಿಕೊಳ್ಳುವಂತಿಲ್ಲ. ಪ್ರೌಢ ಏಷಯಗಳನ್ನು ಕುರಿತು ಕನ್ನಡದಲ್ಲಿ ಚರ್ಚೆಮಾಡುವ ಮತ್ತು ಬರೆಯುವ ಪರಿಸ್ಥಿತಿಯು ನಮ್ಮಲ್ಲಿ

ಉಂಟಾಗಬೇಕಾದರೆ ನಮ್ಮ ಪ್ರೌಢ ವಿದ್ಯಾರ್ಥಿಗಳು ತಮ್ಮ ಬುದ್ಧಿಶಕ್ತಿಯನ್ನು ಈ ಮುಖಕ್ಕೆ ತಿದ್ದಬೇಕು. ಹೀಗಾಗಲು ಕನ್ನಡವನ್ನು ಮುಖ್ಯ ಭಾಷೆಯಾಗಿ ಎಣಿಸಿ ಸೀನುಗೆಲ್ಲ ಕೇಂದ್ರವಾಗುವ ಒಂದು ವಿಶ್ವವಿದ್ಯಾ ಸೀತವು ಅವಶ್ಯಕ. ಈ ವಿಷಯ ಆಗಲೇ ಮುಖಂಡರ ಆಲೋಚನೆಯಲ್ಲಿದೆ. ಮುಂದೆ ಇದಕ್ಕೆ ಯಾವ ರೂಪ ಬರುವುದೋ ನೋಡಬೇಕು. ಮುಂದಕ್ಕೆ ಈ ಭಾವ ಹೇಗೆ ಬೆಳೆದರೂ ಈಗ ಸದ್ಯಕ್ಕೆ ಈ ಕೆಲಸದಲ್ಲಿ ನಮ್ಮ ಮೂರು ಯೂನಿವರ್ಸಿಟಿಗಳೂ ಎಷ್ಟು ಸಾಧ್ಯವೋ ಅಷ್ಟು ಸಹಾಯವನ್ನು ಮಾಡಬೇಕಾಗಿದೆ ಎಲ್ಲ ವಿಷಯಗಳನ್ನೂ ಕುರಿತ ಪ್ರೌಢೋಪನ್ಯಾಸಗಳನ್ನೂ ಸಾರ್ವಜನಿಕೋಪನ್ಯಾಸಗಳನ್ನೂ ವರ್ಷಕ್ಕೆ ಎರಡು ಮೂರು ಮಾಲೆಯನ್ನಾದರೂ ಕನ್ನಡದಲ್ಲಿ ಈ ಸೀತಗಳು ಕೊಡಿಸಬಹುದಾಗಿದೆ. ಅದರಿಂದ ನಮ್ಮಲ್ಲಿ ವಿದ್ವಾಂಸರಾದವರನ್ನು ಕನ್ನಡದ ಬೆಳವಣಿಗೆಗೆ ಸಹಾಯಕರನ್ನಾಗಿ ತರಬಹುದು. ನಮ್ಮ ಕಾಲೇಜುಗಳ ಕರ್ಣಾಟಕ ಸಂಘಗಳು ವಿದ್ಯಾರ್ಥಿಗಳನ್ನೂ ಹಿರಿಯರನ್ನೂ ಸೇರಿಸಿ ಚರ್ಚೆಗಳನ್ನು ಏರ್ಪಡಿಸುತ್ತಿವೆ. ಇವು ಸದ್ಯದ ಸ್ಥಿತಿಯಲ್ಲಿ ತಕ್ಕಷ್ಟು ಗಂಭೀರವಾದ ರೀತಿಯಲ್ಲಿ ನಡೆಯುತ್ತಿಲ್ಲ. ಚರ್ಚಿಸುವ ಮಹನೀಯರು, ನಿಜವಾದ ಚರ್ಚೆ ಅಸೆಂಬ್ಲಿಗಳಲ್ಲಿ ಮಾತ್ರ ನಡೆಯಬೇಕು, ಕಾಲೇಜಿನಲ್ಲಿ ಹುಡುಗರ ಜೊತೆಗೆ ಮಾಡುವ ಚರ್ಚೆ ಹುಡುಗಾಟದ ಚರ್ಚೆಯಾಗಿರಬೇಕು ಎಂದು ಭಾವಿಸಿ ಮಾತನಾಡುವಂತೆ ಹಲವು ವೇಳೆ ನನಗೆ ಕಂಡಿದೆ. ಯಾವ ವಿಷಯವನ್ನು ತೆಗೆದುಕೊಂಡರೂ ಗಂಭೀರವಾಗಿ ಯುಕ್ತಿ ಯುಕ್ತವಾಗಿ ಮಾತನಾಡುವುದನ್ನು ನಮ್ಮ ವಿದ್ಯಾರ್ಥಿಗಳು ಕಲಿಯಬೇಕು. ಇದಕ್ಕೆ ಇಂಥ ಚರ್ಚೆಗಳು ಅವಕಾಶವನ್ನು ಕಲ್ಪಿಸುತ್ತವೆ. ಕನ್ನಡ ನಾಡಿನ ಎಲ್ಲ ಪ್ರೌಢ ವಿದ್ಯಾಶಾಲೆಗಳೂ ಸೇರಿ ಇಂಥ ಚರ್ಚೆಗಳನ್ನೂ ಏರ್ಪಡಿಸಿದರೆ ಬಹಳ ಚೆನ್ನಾಗಿರಬಹುದು. ಬೇರೆ ಬೇರೆ ಪ್ರಾಂತದ ಕಾಲೇಜುಗಳ ಆಧ್ಯಾಪಕರು ಇಲ್ಲಿಂದ ಅಲ್ಲಿಗೆ ಅಲ್ಲಿಂದ ಇಲ್ಲಿಗೆ ಬಂದು ಉಪನ್ಯಾಸಗಳನ್ನು ಮಾಡುವುದರಿಂದಲೂ ನಮ್ಮ ನಾಡಿನ ಪ್ರೌಢ ವಿದ್ಯೆಯು ಒಂದು ಮುಖವಾಗಬಹುದು. ಹಣಕಾಸಿಗೂ ಮೇಲ್ವಿಚಾರಣೆಗೂ ಈ ಪ್ರಾಂತದ ಕಾಲೇಜುಗಳನ್ನು

ಮುಂಬಯಿ ಯೂನಿವರ್ಸಿಟಿಗೆ ಸೇರಿಸಬಹುದಾದರೂ ಇಲ್ಲಿಯ ವಿದ್ಯಾರ್ಥಿಗಳು ಬಿ.ಎ. ಮುಂತಾದ ದೊಡ್ಡ ಪರೀಕ್ಷೆಗಳಿಗೆ ಬೆಂಗಳೂರು, ಮೈಸೂರಿಗೆ ಬಂದು ಸೇರುವುದೂ ಒಳ್ಳೆಯದು. ಅದರಲ್ಲಿಯೂ ಕನ್ನಡದ ಎಂ. ಎ. ಪರೀಕ್ಷೆಗೆ ಓದಬೇಕೆನ್ನುವವರೆಲ್ಲ ಮೈಸೂರಿನ ಯೂನಿವರ್ಸಿಟಿಗೆ ಬರುವುದಕ್ಕೆ ಮನಸ್ಸು ಮಾಡಿದರೆ ನಮ್ಮ ಭಾಷೆಯ ಪ್ರಾಂತಗಳೆಲ್ಲ ಒಂದಾಗುವುದಕ್ಕೂ ನಮ್ಮ ವಿದ್ಯಾರ್ಥಿಗಳಲ್ಲಿ ಪರಸ್ಪರ ಪ್ರೀತಿ ಬೆಳೆಯುವುದಕ್ಕೂ ಯೋಗ್ಯವಾದ ಸ್ಪರ್ಧೆಯಿಂದ ಅವರ ಶಕ್ತಿ ಅಭಿವೃದ್ಧಿಯಾಗುವುದಕ್ಕೂ ಅನುಕೂಲವಾಗುತ್ತದೆ.

ಹೊಸ ಸಾಹಿತ್ಯದ ದಾರಿಗಳು

ಇದಿಷ್ಟು ಎಲ್ಲ ಜನರೂ ಮಾಡಬೇಕಾದ ಕೆಲಸ. ಇನ್ನು, ಗ್ರಂಥ ಕರ್ತನೇ ಮಾಡಬೇಕಾದ ಕೆಲಸವನ್ನು ಕುರಿತು ಎರಡು ಮಾತನ್ನು ಹೇಳುತ್ತೇನೆ. ಈ ಪರಿಷತ್ತಿನ ಕಳೆದ ವರ್ಷದ ಅಧಿವೇಶನದಲ್ಲಿ ನನ್ನ ಗುರುವರ್ಯರಾದ ಶ್ರೀಮಾನ್ ಶ್ರೀಕಂಠಯ್ಯನವರು ಈ ವಿಷಯವನ್ನು ಕುರಿತು ಅಮೋಘವಾದ ಉಪನ್ಯಾಸವನ್ನು ಮಾಡಿದರು ಸಾಹಿತ್ಯ ಪ್ರಪಂಚದಲ್ಲಿ ಶ್ರೀಮಾನ್ ಶ್ರೀಕಂಠಯ್ಯನವರು ನೋಡದ ಪ್ರಸ್ಥಭೂಮಿಯೊಂದಿಲ್ಲ. ಅಂಥ ಒಂದೊಂದು ಪ್ರಸ್ಥಭೂಮಿಯಿಂದ ಅವರ ವಿಶಾಲ ದೃಷ್ಟಿಗೆ ಕಂಡ ಸಕಲ ವಿಷಯವನ್ನೂ ಅವರು ಆ ಉಪನ್ಯಾಸದಲ್ಲಿ ಸೂಚಿಸಿರುವರು. ಈಚೆಗೆ ಇನ್ನೊಂದು ಸಂದರ್ಭದಲ್ಲಿ ನಮ್ಮ ಮಿತ್ರರಾದ ಶ್ರೀಮಾನ್ ಗುಂಡಪ್ಪನವರು ಪಾಶ್ಚಾತ್ಯ ಸಾಹಿತ್ಯದ ಸ್ವಾತಂತ್ರ್ಯ ಭಾವದ ವಸಂತ ಮಾರುತದಿಂದ ಶ್ವಾಸಕೋಶಗಳನ್ನು ತುಂಬಿಕೊಂಡು ಸಾಹಿತ್ಯ ಕಲೆಯನ್ನು ಜನಜೀವನದ ಸಂಸ್ಕರಣವೆಂಬ ಅದರ ಮುಖ್ಯ ಕರ್ತವ್ಯಕ್ಕೆ ಉದ್ಘೋಷಿಸಿ ಕರೆದಿರುವರು. ಸಹಜವಾದ ಸಾಹಿತ್ಯ ದೀಕ್ಷೆಯಿಂದ ಭಾಷಾ ಸೇವೆಗೆ ಬಂದು ನಿಂತಿರುವ ಶ್ರೀಮಾನ್ ಪುಟ್ಟಪ್ಪನವರು, ಇನ್ನೊಂದು ಸಂದರ್ಭದಲ್ಲಿ, ಅವರ ವಯಸ್ಸಿಗೆ ತಕ್ಕ ವನಯದಿಂದಲೂ ಅವರ ವಯಸ್ಸಿಗೆ ಮಾರಿದ ಪ್ರೌಢಿಮೆಯಿಂದಲೂ ಅವರಿಗೆ ಸುಲಭವಾದ ಪ್ರತಿಭೆಯಿಂದಲೂ ಹೊಸ ಕವಿಗಳ ಆಕಾಂಕ್ಷೆಗಳನ್ನೂ ಶಂಕೆಗಳನ್ನೂ ಧೈಯಗಳನ್ನೂ ತಮ್ಮ ಸುಂದರವಾದ ಒಂದು ಭಾಷಣದಲ್ಲಿ

ವರ್ಣಿಸಿರುವರು. ಪಾಶ್ಚಾತ್ಯ ಸಾಹಿತ್ಯಗಳ ಸಂಪರ್ಕದಿಂದ ನಮ್ಮಲ್ಲಿ ಉಂಟಾಗಿರುವ ಸಾಹಿತ್ಯ ವಿಷಯಕ ಪರಿಜ್ಞಾನದ ಮುಖ್ಯ ವಿಷಯಗಳು ಈ ಮೂರು ಉಪನ್ಯಾಸಗಳಲ್ಲಿ ಚೆನ್ನಾಗಿ ವ್ಯಕ್ತವಾಗಿವೆ. ಮುಖ್ಯವಾಗಿ ನಾವು ತಿಳಿದುಕೊಳ್ಳಬೇಕಾಗಿರುವುದೇನೆಂದರೆ, ನಮ್ಮ ಸಾಹಿತ್ಯವು ಮುಂದುವರಿಯಬೇಕಾದರೆ ಅದು ಕೃತಕ ನಿಯಮಗಳ ನಿರ್ಬಂಧದಿಂದ ಬಿಡಿಸಿಕೊಂಡು ಸ್ವತಂತ್ರವಾಗಿ ನಡೆಯಬೇಕು. ಕೃತಕ ನಿಯಮಗಳನ್ನು ಬಿಡಬೇಕೆಂದರೆ ನಿಯಮಗಳೇ ಇರಕೂಡದೆಂದರ್ಥವಲ್ಲ. ಸಾಹಿತ್ಯದ ಸಾಜನಕ್ಕೆ ಅನುಕೂಲವಾದ ಸ್ವರೂಪ ಜನ್ಯಗಳಾದ ನಿತ್ಯ ನಿಯಮಗಳು ಹಲವು ಇವೆ. ಅವು ಎಲ್ಲ ಸಂದರ್ಭಗಳಲ್ಲಿಯೂ ಇರತಕ್ಕವೇ. ಗ್ರಂಥ ಕರ್ತರಲ್ಲರೂ ಅವುಗಳನ್ನು ತಿಳಿದುಕೊಂಡು ಅವಕ್ಕೆ ತಗ್ಗಿಯೇ ನಡೆಯಬೇಕು. ನಮ್ಮ ಪೂರ್ವದ ಸಾಹಿತ್ಯವು ಕೃತಕವಾಗುವುದಕ್ಕೆ ಮೊದಲು ಚೆನ್ನಾಗಿಯೇ ಇದ್ದಿತು. ಒಟ್ಟು ಸಾಹಿತ್ಯವು ಕೃತಕವಾದಮೇಲೆಯೂ ಸ್ವಭಾವವಾಗಿ ಬರೆದ ಹಲಕೆಲವು ಕೃತಿಗಳು ಚೆನ್ನಾಗಿಯೇ ಬಂದುವು. ಕೃತಕದಲ್ಲಿಯೂ ವಸಂತಮುತ್ತು, ಮಂದಮಾರುತ ಮೊದಲಾದ ತಿಳಿದ ವಿಷಯವನ್ನು ವರ್ಣಿಸಿ ಅತಿಗೆ ಹೋಗದೆ ಬರೆದಾಗ ಕವಿತೆ ಚೆನ್ನಾಗಿಯೇ ಹರಿಯಿತು. ಸಮುದ್ರದಂತಹ ತಿಳಿಯದ ವಿಷಯವನ್ನು ಕುರಿತು ಬರೆದಾಗ; ಭಾವದಿಂದ ಕಾವ್ಯ, ಮಾತಿನಿಂದಲ್ಲ, ಎಂಬ ತತ್ತ್ವವನ್ನು ಮರೆತಾಗ; ಸಾಹಿತ್ಯವು ಕಲೆ, ಅದನ್ನು ಉತ್ತಮ ಕಾರ್ಯಕ್ಕೆ ಉಪಯೋಗಿಸಬೇಕು ಎಂಬ ನೀತಿಯನ್ನು ತೊರೆದಾಗ; ಕಾವ್ಯವು ಕೆಟ್ಟುಹೋಯಿತು. ನಮ್ಮ ವನ ವರ್ಣನೆಗಳಲ್ಲಿ ಒಂದೊಂದು ಮರವನ್ನು ವರ್ಣಿಸಿರುವ ಕಡೆ ವರ್ಣನೆ ಚೆನ್ನಾಗಿ ಬಂದಿದೆ. ವನವನ್ನೇ ವರ್ಣಿಸುವುದಕ್ಕೆ ಹೋಗಿ ಸೃಷ್ಟಿಯಲ್ಲಿ ಇರುವ ಮರ, ಇಲ್ಲದ ಮರ, ಕಂಡ ಮರ, ಕಾಣದ ಮರ ಎಲ್ಲವನ್ನೂ ಪ್ರಾಸಕ್ಯಾಗಿ ಸೇರಿಸಿದಕಡೆಗಳೆಲ್ಲ ಬೇಸರ ಮಾತ್ರ ಹುಟ್ಟುತ್ತದೆ. ಸರಿಯಾದ ಸ್ಥಳದಲ್ಲಿ ಸುಲಕ್ಷಣವಾಗಿ ವರ್ಣಿಸಿರುವ ಶೃಂಗಾರವುಂಟು. ಇದು ಚೆನ್ನಾಗಿದೆ. ನಾಟಕದ ನಾಂದಿಯಲ್ಲಿ ದೇವದೇವನಾದ ವಿಷ್ಣುವಿನ ರತ್ನತ್ನಾಹದ ವಿವರವಾದ ವರ್ಣನೆಯೂ ಉಂಟು. ಇದು ಅಸಹ್ಯವಾಗಿದೆ. ಕನ್ನಡದ ವೇಣೀ ಸಂಹಾರ ನಾಟಕದ ಮೊದಲನೆಯ

ವುಟದಲ್ಲಿ ಈ ವರ್ಣನೆಯೊಂದಿದೆ. ಇದಾದಮೇಲೆ ಸೂತ್ರಧಾರನು ವ್ರವೇಶಿಸಿ ಇನ್ನು ಅಧಿಕಪ್ರಸಂಗವು ಸಾಕು ಎಂದು ಹೇಳುತ್ತಾನೆ. ಗ್ರಂಥದ ಇತರ ಭಾಗ ಹೇಗಿದ್ದರೂ ವಿಷ್ಣುವಿನ ರತ್ನುತ್ಸಾಹದ ವರ್ಣನೆಯು ಅಧಿಕಪ್ರಸಂಗವೆಂದು ಹೇಳಿದಷ್ಟು ಮಾತು ಈ ಕಾವ್ಯದಲ್ಲಿ ಅಮೂಲ್ಯವಾದುದು. ಇಂಥ ವರ್ಣನೆಗಳು ಏಕೆ ಬೇಕಾದುವು? ಬೇರೆ ಕೆಲಸವಿಲ್ಲದೆ ಶೃಂಗಾರಾನುಭವದಲ್ಲಿ ಸೋತ ರಸನೆಗೆ ಮುಖ ತಿಳಿಯುವುದಕ್ಕೆ ಇನ್ನಷ್ಟು ಮತ್ತಷ್ಟು ಶೃಂಗಾರವನ್ನು ಹಾಕುವುದಕ್ಕೆ ಹೋಗಿ ಹೀಗಾಯಿತು. ವಾಶ್ವಾತ್ಯ ಸಾಹಿತ್ಯಗಳಲ್ಲಿ ಇಂತಹ ಬರವಣಿಗೆ ಇಲ್ಲದೆ ಇಲ್ಲ. ಆದರೆ ಇದರ ಜೊತೆಗೆ ಇತರ ರೀತಿಯ ಬರವಣಿಗೆ ಸಾಕಾದಷ್ಟು ಇದೆ. ನಮ್ಮಲ್ಲಿ ಒಟ್ಟಿನಲ್ಲಿಯೇ ಬರವಣಿಗೆ ಕಡಿಮೆ. ಬರೆದ ಸ್ವಲ್ಪವು ವಿಶೇಷವಾಗಿ ರಾಜರನ್ನು ಕುರಿತುದು. ರಾಜರಿಗಾಗಿ ಅಧವಾ ಕೆಲವು ಮಹಾಜನರಿಗಾಗಿ ಬರೆದುದು. ಇದರಿಂದ ಬೇರೆಯ ರೀತಿಯಾದ ವರ್ಣನೆ ಇಲ್ಲದೆ ಹೋಯಿತು. ಹಿಂದೆ ನಮ್ಮ ಸಾಹಿತ್ಯವು ಸಮುದ್ರಕ್ಕೆ ಸಂಬಂಧವಿಲ್ಲದೆ ಇದ್ದ ಸರೋವರದಂತೆ ಇತ್ತು. ಅದರಲ್ಲಿ ಶಾಂತಿಯಿತ್ತು. ಅದರೂ ನೀರು ಸ್ವಲ್ಪ ಕೊಳೆಯಾಗುತ್ತ ಬಂದಿತ್ತು. ಈಗ ಅದು ವಿಶಾಲ ಪ್ರಪಂಚದೊಂದಿಗೆ ಸಂಬಂಧವನ್ನು ಪಡೆದಿದೆ. ಇದಕ್ಕೆ ನಾವು ಸಂತೋಷಪಡೋಣ. ಸಮುದ್ರದೊಡನೆ ಸಂಬಂಧವುಂಟಾದ ಸರೋವರದ ಹಾಗೆ ಈಗ ಇದರಲ್ಲಿ ಆ ಶಾಂತಿ ಇಲ್ಲದೆ ಹೋಗುವುದು. ಆದರೆ ಕ್ಷೋಭೆಯಿಲ್ಲದೆ ಇನ್ನೇನೂ ಇಲ್ಲದೆ ಹೋಗದಂತೆ ನೋಡಿ ಕೊಳ್ಳೋಣ. ಮುಖ್ಯವಾಗಿ ನಮ್ಮ ಕಾವ್ಯ ಚೆನ್ನಾಗಿ ಆಗಬೇಕಾದರೆ ನಮ್ಮ ಜೀವನ ಚೆನ್ನಾಗಬೇಕು. ತನ್ನ ಜೀವನವನ್ನು ಒಳ್ಳೆಯದನ್ನಾಗಿ ಮಾಡಲಾರದವನು ತನ್ನ ಕಾವ್ಯವನ್ನು ಒಳ್ಳೆಯದಾಗಿ ಮಾಡಲಾರನು. ತಂದೆತಾಯಿಗಳ ಮುಖದ ಮತ್ತು ಮನಸ್ಸಿನ ಹೋಲಿಕೆಯು ಮಗುವಿನಲ್ಲಿ ಬರುವುದು ಎಷ್ಟು ನಿಜವೋ ಎಷ್ಟು ಖಂಡಿತವೋ ಕವಿಯ ಮನಸ್ಸಿನ ಗುಣದೋಷಗಳು ಅವನ ಕೃತಿಯಲ್ಲಿ ಕಾಣುವುದೆನ್ನುವುದು ಅಷ್ಟು ನಿಜ, ಅಷ್ಟು ಖಂಡಿತ. ಕವಿಯಾದವನು ಸರಸ್ವತಿಯ ಮುಂದೆ ನಿಂತಾಗ ಗೆಣ್ಣು ಗೆಣ್ಣಾ ನಿಜವನ್ನು ನುಡಿಯುತ್ತದೆ. ಅವನು ಅದನ್ನು ಅನೇಕ

ವೇಳೆ ಮರೆಯಿಸನೋಡುವನು ; ಸಾಮಾನ್ಯ ದೃಷ್ಟಿಗೆ ಕಾಣದಂತೆ ಮರೆಯಿಸಲಾ ಬಹುದು. ಆದರೆ ಇದರಿಂದ ಫಲವಿಲ್ಲ. ಕವಿತೆಗೆ ಕೊಳೆಯ ಮನಸ್ಸನ್ನು ತರುವುದು ದೇವರಿಗೆ ಕೊಳೆತ ಕಾಯನ್ನು ತಂದಂತೆ. ಆ ಕಾಯಿಗೂ ಆ ಮನುಷ್ಯನಿಗೂ ಸಾನ್ನಿಧ್ಯದವರೆಗೆ ಪ್ರವೇಶವುಂಟು. ಆದರೆ ಅಲ್ಲಿ ಅಂಗೀಕಾರವಿಲ್ಲ. ಇನ್ನೊಂದು ವಿಷಯವೇನೆಂದರೆ, ಸಾಹಿತ್ಯವು ಜನದ ಜೀವನದ ಸಮಸ್ತ ಭಾಗವನ್ನೂ ಒಳಗೊಂಡುದು. ಜನಾಂಗದ ಎಲ್ಲಾ ಭಾಗವೂ ಒಳ್ಳೆಯ ಸ್ಥಿತಿಗೆ ಬರಬೇಕು ಎಂಬುದು ನಮ್ಮೆಲ್ಲರ ಆಸೆ. ಈ ಕೆಲಸದಲ್ಲಿ ಎಷ್ಟು ದೂರ ಸಾಹಿತ್ಯವು ನೆರವಾಗಿರುವುದೋ ಅಷ್ಟು ಮಟ್ಟಿಗೆ ಅದು ಸಾರ್ಥಕವಾಯಿತು. ಎಷ್ಟು ದೂರ ಆಗದೆ ಹೋಗುವುದೋ ಅಷ್ಟುದೂರ ಅದು ವ್ಯರ್ಥವಾಯಿತು. ಹಿಂದೆ ತಕ್ಕಮಟ್ಟಿಗೆ ಒಂದು ಸ್ಥಿತಿಯಲ್ಲಿ ನಿಂತ ಜನಕ್ಕೆ ನಮ್ಮ ಜನರು ವಿಶ್ವಧರ್ಮವನ್ನು ಬೋಧಿಸುವುದಕ್ಕೆ ಒಂದು ರೀತಿಯ ಕಾವ್ಯವನ್ನು ನಿರ್ಮಿಸಿ ಅದನ್ನೇ ಓದಿ ಓದಿ ಹೇಳಿದರು. ಈಗಣ ಸ್ಥಿತಿಗನುಸಾರವಾಗಿ ನೂರಾರು ಸಂದರ್ಭಗಳಿಗೆ ಅನ್ವಯಿಸುವ ನೂರಾರು ರೀತಿಯ ಬರವಣಿಗೆಯಿಂದ ಅದೇ ವಿಶ್ವಧರ್ಮವನ್ನು ನಮ್ಮ ಸಾಹಿತ್ಯ ಕಲೋಪಾಸಕರು ಬೋಧಿಸಬೇಕಾಗಿದೆ. ಬೋಧಿಸುವುದರಲ್ಲಿ ಸಾಹಿತ್ಯದ ಪದ್ಧತಿಯೂ ಮುಖ್ಯವಾಗಿ ಮನಸ್ಸಿನಲ್ಲಿರಬೇಕಾದುದು. ತಮ್ಮ ಬಳಿಗೆ ಉಪದೇಶಕ್ಕೆಂದು ಬಂದವರಿಗೆ ಆಗಡಿಯ ಸಾಧುಗಳು, " ಉಪದೇಶಮಾಡುವುದು ಅಂದರೇನು ಸ್ವಾಮಿ ? ಉಪದೇಶ ಆಗಬೇಕು " ಎಂದು ಹೇಳುತ್ತಿದ್ದರಂತೆ. ಸಾಹಿತ್ಯಕ್ಕೆ ಈ ಮಾತು ಚೆನ್ನಾಗಿ ಒಪ್ಪುವುದು. ಸಾಹಿತ್ಯವು ಉಪದೇಶ ಮಾಡುವುದಿಲ್ಲ; ಉಪದೇಶ ಆಗುವಂತೆ ಮಾಡುತ್ತದೆ. ಸಾಹಿತ್ಯದಿಂದ ದೇಶಸೇವೆಯನ್ನು ಮಾಡುವವರು ಇದನ್ನು ಮರೆಯಲಾಗದು. ಸಂಪ್ರದಾಯದಲ್ಲಿ ಒಳ್ಳೆಯದನ್ನು ಇಟ್ಟುಕೊಂಡು ಅದರ ಸಂಕೋಲೆಯಿಂದ ಬಿಡುಗಡೆ ಹೊಂದುವುದು, ತನ್ನ ಬದುಕನ್ನು ಚೆನ್ನಾಗಿ ಮಾಡಿಕೊಳ್ಳುವುದು, ನಿಜವಾದ ಅನುಭವವನ್ನು ಸುಡಿಯುವುದು, ಜನಾಂಗವೆಲ್ಲದರ ಕ್ಷೇಮವನ್ನು ಬಯಸುವುದು, ಇದಕ್ಕೆ ಅವಶ್ಯಕವಾಗಿರುವ ಕೆಲಸದಲ್ಲಿ ಕಾವ್ಯ ನಿರ್ಮಾಣದಿಂದ ತನ್ನ ಕೈಯಲ್ಲಾ

ದುಡನ್ನು ಮಾಡುವುದು, ಹೀಗೆ ಮಾಡುವುದರಲ್ಲಿ ಸಾಹಿತ್ಯದ ಸ್ವರೂಪವನ್ನು ಮರೆಯದಿರುವುದು, ಇದೀಗ ನಮ್ಮ ಹೊಸ ಗ್ರಂಥಕಾರನ ಕರ್ತವ್ಯ.

ಹೊಸ ಸಾಹಿತ್ಯ ಶಾಸ್ತ್ರ

ಕಾವ್ಯದ ಕೆಲಸದ ಈ ವರ್ಣನೆಯು ಬಹು ರಸ ವಿಹೀನವಾಗಿ ಕಾಣಬಹುದು. ಕಾವ್ಯವು ಮಾಡುವ ಕೆಲಸವು ಇದೇಯೇ ಎಂದು ತೋರಬಹುದು. ರಸಾತ್ಮಕವಾದ ವಾಕ್ಯ ಕಾವ್ಯ, ಕಾವ್ಯಕ್ಕೆ ರೀತಿಯು ಆತ್ಮ ಎಂಬ ಮಾತುಗಳು ಏನಾಗಬೇಕು? ಇನ್ನು ಪಾಶ್ಚಾತ್ಯ ಕವಿವರರ ಕಾವ್ಯೋತ್ಸಾಹದ ಬಣ್ಣನೆಯ ನುಡಿಗಳೇನಾಗಬೇಕು? ಕವಿಯು ಉತ್ತಮರಲ್ಲಿ ಉತ್ತಮನು, ಭೋಗಿಗಳಲ್ಲಿ ಭೋಗಿಯು, ಬುದ್ಧಿವಂತರಲ್ಲಿ ಬುದ್ಧಿವಂತನು, ತೃಪ್ತರಲ್ಲಿ ತೃಪ್ತನು ಎಂಬ ಷೆಲ್ಲಿಯ ಮಾತು ಏನಾಗಬೇಕು? ಮಹನೀಯರೆ! ನಮ್ಮ ಪೂರ್ವಿಕರ ಕಾವ್ಯ ಮೀಮಾಂಸೆಯು ಕೆಲವು ಸಂದರ್ಭಗಳಲ್ಲಿ ಸರಿಯಾದ ಸ್ಥಾನವನ್ನು ಮುಟ್ಟಿ ಆಮೇಲೆ ಅತಿ ವಿವರಣೆಗೆ ಹೋಗಿ ಅಡ್ಡ ದಾರಿಯನ್ನು ಹಿಡಿಯಿತು. ಋಷಿಯಲ್ಲದವನು ಕವಿತೆಯನ್ನು ಮಾಡಲಾರನೆಂದವರು ನಮ್ಮವರು; ಆಮೇಲೆ ಸಾಹಿತ್ಯ ಶಾಸ್ತ್ರದಲ್ಲಿ ಅಧ್ಯಾಯದ ಮೇಲೆ ಅಧ್ಯಾಯವನ್ನು ಅಲಂಕಾರಕ್ಕೂ ಲಕ್ಷಣಕ್ಕೂ ಯಾರೂ ಕಾಣದ ಗುಣದೋಷಗಳಿಗೂ ಕೊಟ್ಟವರು ನಮ್ಮವರು. ಪಾಶ್ಚಾತ್ಯರ ಕಾವ್ಯ ಮೀಮಾಂಸೆಯೂ ಇನ್ನೊಂದು ರೀತಿಯಲ್ಲಿ ಹೀಗೆಯೇ ಆಯಿತೆಂದು ನನಗೆ ತೋರುತ್ತದೆ. ಷೆಲ್ಲಿಯು ಬಹಳ ಉತ್ತಮ ಕವಿ. ಅವನು ಕವಿಯನ್ನು ಹೊಗಳಿ ನುಡಿದ ಮಾತನ್ನು ಮೇಲೆ ಹೇಳಿದೆ. ಅದರೆ ಅವನ ಕಾವ್ಯದಲ್ಲಿ ಒಂದು ಕಡೆ ಅವನೇ,

"Alas! I have nor hope nor health nor peace within, nor calm around, nor that content surpassing wealth, the sage in meditation found." ಎಂದು ಹೇಳಿದನು. ಹೀಗೆಂದು ಇವನು ಬರೆದಿರುವ ಪದ್ಯವನ್ನು ಓದುವವರಿಗೆ ಮಾತಿನ ಶಕ್ತಿ ಇನ್ನು ಮುಂದೆ ಹೋಗುವುದುಂಟೆ ಎನ್ನಿಸುತ್ತದೆ. ಇದನ್ನು ಬರೆದವನು ಸುಖಿಯಲ್ಲ; ಇದನ್ನು ಅವನು ಬರೆದುದು, In dejection near Naples; "Dur

sweetest songs are those that tell of saddest thought" ಎಂದು ಈತನೇ ಹೇಳಿದ್ದಾನೆ. ಭಾರತವರ್ಷದ ಆದಿ ಕಾವ್ಯದ ಕವಿಗೆ ಶ್ಲೋಕವಾಗಿ ಬಂದುದು ಅವನ ಹೃದಯದ ಶೋಕ. ಹಾರ್ಫೀಸ್ ಕವಿಯು ತನ್ನ ಕವಿತೆಯನ್ನು ಕುರಿತು, "For each small word my heart hath surely bled silent and long" ಎಂದು ಹೇಳಿದನು. ಷೆಲ್ಲಿಯ ಅಭಿಮಾನಜನಕವಾದ ಪ್ರಶಂಸೆಯನ್ನು ನಾಲ್ಕು ಪದ್ಯ ಬರೆಯ ಬಲ್ಲ ಕವಿಯೆಂಬ ವ್ಯಕ್ತಿಗಳೆಲ್ಲ ತಮಗೆ ಆರೋಪಿಸಿಕೊಳ್ಳಲಾಗದು. ಕವಿಯಾದವನು ನಿತ್ಯ ಸುಖವನ್ನು ಕುರಿತು ಮಾತನಾಡಬಹುದು; ಆದರ ಸ್ವರೂಪವನ್ನು ಕ್ಷಣ ಮಾತ್ರ ಕಾಣಬಹುದು; ಅದನ್ನು ಅವನು ನಿತ್ಯವಾಗಿ ಪಡೆದಿದ್ದಾನೆಂದು ನಾವು ಭಾವಿಸಲಾಗದು. ಅವನು ಇತರರಿಗೆ ಬೆಳಕನ್ನು ಕೊಡುವುದಲ್ಲದೆ ತಾನೂ ಆ ಬೆಳಕನ್ನು ಕಾಣಬಹುದು; ಕೆಲವು ವೇಳೆ ಪಂಜನ್ನು ಹಿಡಿದ ಕುರುಡನಂತೆ ಇತರರಿಗೆ ಬೆಳಕನ್ನು ಕೊಡುತ್ತ ತಾನು ಅದನ್ನು ಅನುಭವಿಸಲಾರದವನಾಗಿರಬಹುದು. ಒಟ್ಟಿನಲ್ಲಿ ಕವಿಯು ಕರ್ಮದ ಸ್ವರೂಪಕ್ಕೆ ಪ್ರಾಮುಖ್ಯವನ್ನು ಕೊಟ್ಟು ನಿಯಮಗಳನ್ನು ಮುಂದಿಟ್ಟು ಇತ್ತೀಚಿನ ನಮ್ಮ ಕಾವ್ಯ ಮೀಮಾಂಸೆಯನ್ನೂ, ಒಬ್ಬೊಬ್ಬ ಕವಿಯ ಅಂತರಂಗಕ್ಕೆ ಪ್ರಾಶಸ್ತ್ಯವನ್ನು ಕೊಟ್ಟು ನಿಯಮವೇ ಇಲ್ಲವೋ ಎಂಬಂತೆ ಕಾಣಿಸಿಕೊಳ್ಳುವ ಪಾಶ್ಚಾತ್ಯರ ಕಾವ್ಯ ಮೀಮಾಂಸೆಯನ್ನೂ ಸಮನ್ವಯಮಾಡುವ ಕಾವ್ಯ ಮೀಮಾಂಸೆಯೊಂದು ನಮಗೆ ಬೇಕಾಗಿದೆ. ಮಾನವನ ಪ್ರಯತ್ನಕ್ಕೆ ಹೆಚ್ಚು ಬೆಲೆಯನ್ನು ಕೊಡುವ ಪಾಶ್ಚಾತ್ಯ ಜೀವನ ತತ್ತ್ವವನ್ನೂ ಕೇವಲ ದೈವಿಕ ವೆನ್ನುವುದರ ಮೇಲೆ ಹೆಚ್ಚು ಭಾರ ಹಾಕುವ ನಮ್ಮವರ ಜೀವನತತ್ತ್ವವನ್ನೂ ಸಮನ್ವಯಮಾಡಿ ಒಂದು ಜೀವನ ತತ್ತ್ವವನ್ನು ನಿರ್ಧರಿಸಿಕೊಂಡು ಅದಕ್ಕೆ ಅನುಸಾರವಾದ ಸಾಹಿತ್ಯವನ್ನು ನಾವು ತರಬೇಕಾಗಿದೆ. ಋಷಿಯಾದವನು ಮಾತ್ರವಲ್ಲ, ಋಷಿಯಾಗಲು ಯತ್ನಿಸುತ್ತಿರುವವನೂ ಸುಖದ ಸ್ವರೂಪವನ್ನು ಕಂಡು ತಿಳಿದು ತನ್ನ ಅನುಭವವನ್ನು ಹೇಳಿದರೆ ಕಾವ್ಯವಾಗುತ್ತದೆ. ನಮ್ಮ ಹೊಸ ಸಾಹಿತ್ಯ ಶಾಸ್ತ್ರದಲ್ಲಿ ಈ ಸೂತ್ರಕ್ಕೆ ಸ್ಥಾನವು ದೊರೆಯಬೇಕು.

ಎರಡು ಎಚ್ಚರಿಕೆಯ ಮಾತು

ಮುಖ್ಯ ತತ್ತ್ವದ ವಿಚಾರ ಹೀಗಿರಲಾಗಿ, ಬರೆಯುವ ದಾರಿಯನ್ನು ಕುರಿತು ಒಂದೆರಡು ವಿಷಯವನ್ನು ನಾವು ಮನಸ್ಸಿನಲ್ಲಿಡಬೇಕಾಗಿದೆ: ಹೊಸ ಸಾಹಿತ್ಯದ ಕವಿಗಳು ಹೊಸದರ ಪರಿಚಯದಿಂದ ಮೋಹ ಗೊಂಡು 'ದೇವರು ಪ್ರಪಂಚವನ್ನು ಕೈಬಿಟ್ಟಿದಾನೆ; ಇದನ್ನು ನಾವು ಉದ್ಧಾರಮಾಡುತ್ತೇವೆ' ಎಂಬ ಬುದ್ಧಿಯಿಂದ ಕಾವ್ಯಸೃಷ್ಟಿಗೆ ಹೊರಡಬಾರದು. 'ದೇವರು ಪ್ರಪಂಚವನ್ನು ಉದ್ಧಾರಮಾಡುತ್ತಿದ್ದಾನೆ, ನಾವು ಅವನ ಕೈಯ ಆಯುಧಗಳು' ಎಂದು ಹೊರಟರೆ ಸರಿಯಾದ ಸೂತ್ರವನ್ನು ಹಿಡಿದಂತಾದೀತು. ಕನ್ನಡದ ಸಂಪ್ರದಾಯವು ಬಹು ಉಚ್ಚ ಸಂಪ್ರದಾಯ; ನಾವು ಬರೆಯುವ ಯಾವ ಗ್ರಂಥದಿಂದಲಾಗಲಿ ಉಚ್ಚವಾದ ಆ ಸಂಪ್ರದಾಯಕ್ಕೆ ಕುಂದು ಬರಬಾರದು. ನಮ್ಮ ಸಾಹಿತ್ಯದ ಆದಿ ಕವಿಯೇ ಆ ಸಂಪ್ರದಾಯವನ್ನು ಆಕಾಶದಲ್ಲಿಟ್ಟನು. ಸ್ವರೂಪತಃ ಕವಿಯಾದವನು ಪಾಂಡಿತ್ಯವುಳ್ಳವನಾದರೆ ಎಂತಹ ಕಾವ್ಯವನ್ನು ಬರೆಯಬೇಕೆಂದು ಪಂಪನ ಹೊಂದಾವರೆಗಳು ನಿಯಮಿಸಿವೆ. ಸಾಹಿತ್ಯದ ಉನ್ನತ ಶಿಖರಗಳಲ್ಲಿ ಎಂತಹ ತೀಕ್ಷ್ಣವೂ ನಿರ್ದಾಕ್ಷಿಣ್ಯವೂ ಆದ ಆತ್ಮ ಪರೀಕ್ಷೆ ಇರಬೇಕೆಂಬುದನ್ನು ಬಸವೇಶ್ವರನ ವಚನಗಳು ತೋರುತ್ತಿವೆ. ಮಹಾ ಕಾವ್ಯದ ಭಾವಾನ್ವತ್ಯಕ್ಕೆ ಸ್ಫುರದ್ರೂಪವು ಬರಬೇಕಾದರೆ ಎಷ್ಟು ವಿಶಾಲವೂ ಉದಾರವೂ ಆದ ಪ್ರಪಂಚ ಜ್ಞಾನವು ಅವಶ್ಯಕವೆನ್ನುವುದು ಕುಮಾರವ್ಯಾಸನ ಕಾವ್ಯದಿಂದ ತಿಳಿಯುತ್ತದೆ. ಈ ಮೂರು ಗ್ರಂಥಗಳೂ ವ್ರಪಂಚದ ಅತ್ಯುತ್ತಮ ಗ್ರಂಥಗಳಲ್ಲಿ ಸೇರಿದುವು. ಇಂತಹ ಗ್ರಂಥಗಳನ್ನುಳ್ಳ ನಮ್ಮ ಸಾಹಿತ್ಯವು ಸಾಹಿತ್ಯ ಪ್ರಪಂಚದ ಮೇಲು ಮೆಟ್ಟಿಲನ್ನು ಕಂಡಿರತಕ್ಕದ್ದೆಂಬುದರಲ್ಲಿ ಸಂದೇಹವಿಲ್ಲ. ಈ ಮಹಾ ಗ್ರಂಥಗಳಿಂದ ಕನ್ನಡಕ್ಕೆ ಒಂದು ಪ್ರಶಸ್ತಿ ಬಂದಿರುವುದೇನೋ ನಿಜ. ಆದರೆ ಇದರಿಂದ ನಮ್ಮೆಲ್ಲರ ಕೆಲಸವೂ ಕಷ್ಟವಾಗಿದೆ. ಈ ಗ್ರಂಥಗಳನ್ನು ರಚಿಸಿದವರ ಹೆಸರು ಹೇಳುವ ನಾವು ನಮ್ಮ ಕಾವ್ಯಕ್ಕೆ ಅಲ್ಪ ರೀತಿಯನ್ನು ತರಬಾರದು. ಇನ್ನೊಂದು ವಿಷಯವೇನೆಂದರೆ, ಕೇವಲ Originality, ಎಂದರೆ, ನವೀನತೆ ಎಂಬ ಒಂದು ಭ್ರಮೆಯಲ್ಲಿ

ನಾವು ತೀರ ಕಾಡು ಮೇಯ್ದು ಹೋಗಬಾರದು ಎಂಬುದು. ದೃಷ್ಟಿಸಿ ನೋಡಿದರೆ Originality ಎನ್ನುವುದು ಇಲ್ಲವೇ ಇಲ್ಲ; ಇದ್ದರೆ ಅದು ಅಷ್ಟು ದೊಡ್ಡ ವಿಷಯವಲ್ಲ, ನಾನು ಸ್ವತಂತ್ರವಾಗಿ ಬರೆದಿದ್ದೇನೆ, ನಾನು ಯಾರಿಂದಲೂ ಏನನ್ನೂ ಕಲಿಯಲಿಲ್ಲ ಎನ್ನುವವರು “. I am a block-head at first-hand” ಎಂದು ಹೇಳುತ್ತಾರೆಂದು ಗಯಬೇ ಎಂಬುವನು ಹೇಳಿದ್ದಾನೆ. ನಾವೆಲ್ಲ ಇತರರಿಂದ ಕಲಿತೇ ದೊಡ್ಡವರಾಗಿರುವುದು. ಕಲಿತುದನ್ನು ಜೀರ್ಣಿಸಿಕೊಂಡಿದ್ದರೆ ಸಾಕು. ಇಷ್ಟನ್ನು ಮಾಡಿದ ಮೇಲೆ ಇತರರು ಬರೆದಂತೆ ಬರೆದರೂ ಚೆನ್ನಾಗಿ ಬರೆದು ನಮ್ಮ ಸಂಸ್ಕಾರವು ನಮ್ಮ ಕೃತಿಯಲ್ಲಿ ರೂಪುಗೊಳ್ಳುವಂತೆ ಮಾಡಬೇಕು. ಮತ್ತೊಂದು ವಿಷಯವೇನೆಂದರೆ, ಕಾವ್ಯದಲ್ಲಿ ಒಂದು ಸಂಪ್ರದಾಯವಿರುವಂತೆ ಭಾಷೆಯಲ್ಲಿ ಒಂದು ಮರ್ಯಾದೆಯಿದೆ. ಬರೆಯುವವರೆಲ್ಲ ಇದನ್ನು ಸಾವಧಾನವಾಗಿ ತಿಳಿದು ಎಚ್ಚರಿಕೆಯಿಂದ ಬರೆಯಬೇಕು. ನಮ್ಮಲ್ಲಿ ಚೆನ್ನಾಗಿ ಬರೆಯುವವರೂ ಕೂಡ ಸಂಸ್ಕೃತದ ರಹಿತ ವಿಹೀನ ಎಂಬ ಮಾತುಗಳಿಗೆ ವ್ಯತ್ಯಾಸವೇನು? ಅವು ಎಂಥ ಕಡೆ ಬರಬೇಕು ಎಂದು ಗ್ರಹಿಸಿರುವುದಿಲ್ಲ. ಇದರಂತೆ ನೂರು ವಿಷಯ ವಿರುತ್ತದೆ. ಭಾಷೆಯ ಮರ್ಯಾದೆಯೆಂದು ಹೇಳಿಕೇಳಿದವರ ಮಾತನ್ನೆಲ್ಲ ಕೇಳಬೇಕಾದುದಿಲ್ಲ. ಆದರೆ ಸ್ವಭಾವವಾಗಿ ಮಾತಿನೊಂದಿಗೆ ಬೆಳೆದು ಬಂದಿರುವ ಮರ್ಯಾದೆಯೊಂದು ಇರುತ್ತದೆ; ಅದನ್ನು ಮಾರಬಾರದು. ಬರೆಯುವವರೆಲ್ಲ ಭಾಷೆಯನ್ನು ಎಚ್ಚರಿಕೆಯಿಂದ ಕಲಿಯಬೇಕು. ಅದರಲ್ಲಿಯೂ ಕವಿಯಾದವನು ಮಾತಿನ ಸ್ವರೂಪವನ್ನು ಚೆನ್ನಾಗಿ ತಿಳಿಯದೆ ಕೆಲಸಕ್ಕೆ ಕೈಹಾಕಲೇ ಬಾರದು.

ನಮ್ಮ ಸಾಹಿತ್ಯದಲ್ಲಿ ಈಗ ನಡೆಯುತ್ತಿರುವ ಕೆಲಸ

ಈಗ ನಮ್ಮ ಸಾಹಿತ್ಯದಲ್ಲಿ ನಡೆಯುತ್ತಿರುವ ಕೆಲಸವೆಂಥದೆಂದು ತಮ್ಮಲ್ಲಿ ಅನೇಕರಿಗೆ ತಿಳಿದೇ ಇದೆ. ನಮ್ಮ ಗ್ರಂಥಕರ್ತರು ಕೊಸದಾರಿಯಲ್ಲಿ ಕಾಲಿಟ್ಟಿರುವುದೇನೋ ನಿಜ. ಇದು ಅನಿವಾರ್ಯವಾದ ಮಾರ್ಪಾಡು. ಭರತಖಂಡದಲ್ಲೆಲ್ಲ ಕಾಣುವ ಈ ಪ್ರವೃತ್ತಿಯು ನಮ್ಮಲ್ಲಿಯೂ ತಲೆದೋರಿದೆ. ನಮ್ಮ ಪದ್ಯಕಾವ್ಯವು ಭಂದಿಸಿನ

ಹೊಸ ಕಟ್ಟಡಗಳನ್ನು ಕಟ್ಟಿ ನೋಡುತ್ತಿದೆ. ನಮ್ಮ ಗದ್ಯದಲ್ಲಿ ಅನೇಕ ಶೈಲಿಗಳು ಬೆಳೆದಿವೆ. ನಮ್ಮ ಪದ್ಯವೂ ಗದ್ಯವೂ ಪಾಶ್ಚಾತ್ಯ ಸಾಹಿತ್ಯಗಳ ರೀತಿಯಲ್ಲಿ ಜೀವನದ ಅನೇಕ ವಿಷಯಗಳನ್ನು ವಸ್ತುವಾಗಿ ಸೇರಿಸಿ ಕೊಂಡಿವೆ. ನಮ್ಮ ಹೊಸ ಕಾವ್ಯದಲ್ಲಿ ಒಂದು ಹೊಸ ಚೈತನ್ಯವು ಕಂಡುಬರುತ್ತಿದೆ. ಇದೆಲ್ಲ ಬಹಳ ಸಂತೋಷದ ವಿಚಾರ. ಹೊಸ ದಾರಿಯಲ್ಲಿ ಅಡಿಯಿಟ್ಟಿರುವ ಈ ಸಾಹಿತ್ಯದ ವಿಚಾರವಾಗಿ ಕೆಲವು ಭಿನ್ನಾಭಿಪ್ರಾಯಗಳಿರುವುದು ಸಹಜ. ನಮ್ಮ ಹೊಸ ಕಾವ್ಯದಲ್ಲಿಯೂ ಹಲವು ವಿಷಯಗಳು ಅಲ್ಪವಾದುವೆಂದೂ, ಉತ್ತಮ ಕಾವ್ಯಕ್ಕೆ ಯೋಗ್ಯವಾದ ವಸ್ತುಗಳಲ್ಲವೆಂದೂ ಕೆಲವರಿಗೆ ತೋರಬಹುದು. ಬರೆಯುವ ಕತೆಗಳು ನಡೆಯುವ ವಿಷಯವನ್ನು ನಡೆದಂತೆ ಬರೆದಿರುತ್ತವೆ, ಇದರಲ್ಲಿ ಏನು ವಿಶೇಷ ಎಂದು ತೋರಬಹುದು. ಪ್ರಾಸ ಬಿಟ್ಟಿರುವುದು ಕಾವ್ಯದ ಮೂಲಕ್ಕೇ ಕೇಡನ್ನು ತಂದಿತೆಂದು ಕೆಲವರ ಭಾವನೆ. ಇನ್ನು ಕೆಲವರಿಗೆ ನಮ್ಮ ಭಾಷೆಯ ರೂಪಗಳನ್ನು ನಮ್ಮ ಗ್ರಂಥಕಾರರು ಕೆಡಿಸುತ್ತಾರೆ ಎಂದು ತೋರಬಹುದು. ಸಂಪ್ರದಾಯದ ಭಕ್ತರು ಹೀಗೆನ್ನುವುದು ಅಶ್ಚರ್ಯವಲ್ಲ. ಇಂಗ್ಲೀಷಿನಲ್ಲಿ ಬಿಡಿ ವೃತ್ತವು ಹೊಸದಾಗಿ ಬಂದಾಗ ಈಗ ನಾವು ಹೇಳುವಂತಹ ಮಾತುಗಳನ್ನು ಅಲ್ಲಿಯ ಸಂಪ್ರದಾಯದ ಭಕ್ತರೂ ಹೇಳಿದರು. ವರ್ಡ್ಸ್‌ವರ್ತ್ ಕೋಲರಿಡ್ಜ್ ಕವಿಗಳು ಹೊಸ ಶೈಲಿಯನ್ನು ವಾಡಿಕೆಗೆ ತಂದಾಗ ಅವರನ್ನು ಅಲ್ಲಿಯ ಏನುಶ್ಚಕರು ತಕ್ಕಮಟ್ಟಿಗೆ ಅಲ್ಲಗಳೆದರು. ಇದು ಯಾವುದೂ ತಪ್ಪಿದು ದಲ್ಲ. ಆದರೆ ಅಭಿಪ್ರಾಯದಲ್ಲಿ ಭೇದವಿದ್ದ ಮಾತ್ರಕ್ಕೆ ನಾವು ಒಬ್ಬರನ್ನೊಬ್ಬರು ಬಯ್ಯಬೇಕಾದುದಿಲ್ಲ. ಯಾವನಾದರೂ ಗ್ರಂಥಗಳನ್ನು ಓದುವವರೆಗೆ ಮಾತ್ರ ಭಾಷಾಪ್ರೇಮಿಯಾಗಿರುತ್ತಾನೆ, ಗ್ರಂಥಗಳನ್ನು ಬರೆಯುವುದಕ್ಕೆ ತೊಡಗಿದೊಡನೆ ಅವನು ಭಾಷಾ ಮ್ರೋಹಿಯಾಗುತ್ತಾನೆ ಎಂದು ಹೇಳಲಾಗುವುದೆ? ಭಾಷೆಯಲ್ಲಿ ಪ್ರೇಮವುಳ್ಳವರಲ್ಲವೆ ಭಾಷೆಯಲ್ಲಿ ಕೆಲಸಮಾಡಬೇಕೆನ್ನುವರು? ಅವರು ಏನಾದರೂ ತಪ್ಪುಮಾಡಿದರೂ ಓದುವವರು ಅದನ್ನು ಸ್ವಲ್ಪ ಸೈರಣೆಯಿಂದ ನೋಡಿ, 'ಪಾಪ, ತಪ್ಪಾಯಿತು' ಎನ್ನಬೇಕು; ಅದನ್ನು ಬಿಟ್ಟು ಕಠಿನವಾದ

ಭಾಷೆಯಿಂದ ಅವರನ್ನು ಬಡಿಯುವುದಕ್ಕೆ ಹೋಗಬಾರದು. ಇಷ್ಟಕ್ಕೆ, ಬರೆಯುವವನ ಭಾವನೆಯೇ ಸರಿಯಾಗಿರಬಹುದು, ನಮ್ಮದು ತಪ್ಪಾಗಿರಬಹುದು ಎಂದೂ ಅವರು ಎಣಿಸುವುದು ಒಳ್ಳೆಯದು. ಏಕೆಂದರೆ ಹೀಗೂ ಒಂದೊಂದು ಸಲ ಆಗಿದೆ. ಹೀಗಾಗಿಯೇ ಸಾಹಿತ್ಯಗಳು ಬೆಳೆದಿರುವುದು, ಭಾಷೆಗಳು ಮುಂದುವರಿದಿರುವುದು. ಓದುವವರು ಈ ತಾಳ್ಮೆಯನ್ನು ತೋರಬೇಕೆಂದ ಮಾತ್ರಕ್ಕೆ ಗ್ರಂಥಕರ್ತರು ಸಿಕ್ಕಿದ ಹಾಗೆ ಬರೆಯಬಹುದೆಂದು ಅರ್ಥವಲ್ಲ. ಗ್ರಂಥಕರ್ತನು ಎಂಥವನಾಗಿರಬೇಕು, ಎಷ್ಟು ಎಚ್ಚರಿಕೆಯಿಂದ ನಡೆಯಬೇಕೆಂಬುವುದು ಮೊದಲೇ ಹೇಳಿದೆ. ತಮ್ಮ ಮೇಲಿರುವ ಭಾರವನ್ನು ಗ್ರಂಥಕರ್ತರೂ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು.

ಗ್ರಂಥಕರ್ತರಿಗೆ ಕೆಲವು ಸೂಚನೆಗಳು

ನಮ್ಮ ಸಾಹಿತ್ಯದ ಹೊಸ ಗ್ರಂಥಕಾರರು ಏನು ಮಾಡುತ್ತಿದ್ದಾರೆಂದು ತಿಳಿಯದವರು ಹೇಳುವ ಆಕ್ಷೇಪಗಳು ಹೀಗಿರುವಲ್ಲಿ ಗ್ರಂಥಕಾರರೇ ಮನಗಂಡಿರುವ ಕೆಲವು ಕೊರತೆಗಳು ನಮ್ಮಲ್ಲಿವೆ. ಇವುಗಳಲ್ಲಿ ಸಂಪ್ರದಾಯದ ಸಂಕೋಲೆಯಿಂದ ಬಿಡಿಸಿಕೊಂಡು ಬಂದಿರುವವರು ಹೊಸ ಸಂಪ್ರದಾಯವನ್ನೇ ಸಂಕೋಲೆಯನ್ನಾಗಿ ಮಾಡಿಕೊಂಡಿರುವುದು ಮುಖ್ಯವಾದುದು. ನಮ್ಮಲ್ಲಿ ಸಣ್ಣ ಕತೆಗಳು ಅರಂಭವಾಗಿ ಹಲವು ವರುಷಗಳಾದುವು. ಬಾಲ್ಯದ ಪ್ರೇಮ, ಮದುವೆ, ಎರಹ, ಇವುಗಳನ್ನು ಬಿಟ್ಟು ಬೇರೆಯ ವಿಷಯಗಳಿಗೆ ಇನ್ನೂ ನಾವು ನಡೆದಿಲ್ಲ; ದೊಡ್ಡ ಕತೆಗಳನ್ನು ಬರೆಯುವುದಕ್ಕೆ ಯಾರೂ ತೊಡಗಿಲ್ಲ; ನಾವೆಲನ್ನು ರಚಿಸುವ ಆಲೋಚನೆಯೇ ನಮ್ಮಲ್ಲಿ ತಲೆಮೋರಿದಂತೆ ಕಾಣಲಿಲ್ಲ. ಪದ್ಯದಲ್ಲಿ ವ್ಯಂಜಕ ಗೀತೆಗಳು ವಾಡಿಕೆಗೆ ಬಂದಿವೆ. ಆದರೆ ವ್ಯಂಜನದ ವಿಷಯವು ಜೀವನದಂತೆ ವಿಸ್ತಾರವಾಗಲಿಲ್ಲ; ಗೀತೆಗಳೆಲ್ಲ ಒಂದೇ ರೀತಿಯವಾಗಿ ಕಾಣುತ್ತಿವೆ. ಬಿಡಿ ವೃತ್ತವೊಂದು ರೂಪುಗೊಂಡಿತು. ಇನ್ನೂ ನಾವು ಅದನ್ನು ಇಂಗ್ಲೀಷಿನಲ್ಲಿ ಉಪಯೋಗಿಸುವಂತೆ ಹಲವು ವಿಷಯಗಳಿಗೆ ಉಪಯೋಗಿಸಿ ನೋಡಿಲ್ಲ. ಪಾದದ ಅಂತ್ಯದಿಂದ ಸಂಧಿಯನ್ನು ಬಿಟ್ಟು ಬರೆದುದಾಯಿತು; ಇಟ್ಟುಕೊಂಡು ಬರೆದ ಹಿಂದಣ ರೀತಿಯೂ

ಬಿಟ್ಟು ಬರೆಯುವ ಈಗಣ ರೀತಿಯೂ ಕಲೆಯುವುದು ಸಾಧ್ಯವೇ ಎಂದು ಇನ್ನೂ ನಮ್ಮ ಮನಸ್ಸಿಗೆ ನಿರ್ಧಾರವಾಗಿಲ್ಲ. ನಾಟಕವನ್ನು ಬರೆಯ ಗದ್ಯದಲ್ಲಿ ಬರೆದುದಾಯಿತು, ಅದು ನಮ್ಮ ನಾಟಕ ರಂಗವನ್ನು ಇನ್ನೂ ಹಿಡಿದಿಲ್ಲ. ಹಳೆಯ ರೀತಿಯನ್ನು ತೀರ ಬಿಡದೆ ಹೊಸ ರೀತಿಯನ್ನು ಅನುಸರಿಸಿಯೇ ನಾಟಕವನ್ನು ಸಜೀವವನ್ನಾಗಿ ಮಾಡುವ ಪ್ರಯತ್ನ ನಮ್ಮಲ್ಲಿ ನಡೆಯಲೇ ಇಲ್ಲ ಭಾವದ ವ್ಯಂಜನೆಗೆ ಗೀತೆಯು ಎಷ್ಟು ಒಳ್ಳೆಯ ಸಾಧನವೋ ಉಪನ್ಯಾಸವೂ ಅಷ್ಟೇ ಒಳ್ಳೆಯ ಸಾಧನವೆಂಬುದನ್ನು ನಮ್ಮ ಬರಹಗಾರರು ಕಂಡಂತೆ ತೋರುವುದಿಲ್ಲ. ಯಾವ ಸಾಹಿತ್ಯದ ಪರಿಚಯದಿಂದ ನಮ್ಮಲ್ಲಿ ಹೊಸ ದಾರಿಯೊಂದು ಕಂಡಿತೋ ಅದೇ ಸಾಹಿತ್ಯವನ್ನು ನಮ್ಮ ತರುಣ ಲೇಖಕರು ಮುಂದಿಟ್ಟುಕೊಂಡು ಕೆಲಸಮಾಡಿದರೆ ಈ ಎಲ್ಲ ರೀತಿಯ ಸಾಹಿತ್ಯ ರೂಪಗಳೂ ವಾಡಿಕೆಗೆ ಬರುವುವು. ಹೊಸ ಹೊಸ ರೀತಿಯ ಕೆಲಸವನ್ನು ಹೊಸ ಹೊಸ ಹುರುಪಿನಿಂದ ಮಾಡಿ ಆದರದರ ಯೋಗ್ಯತೆಯನ್ನು ಕಂಡುಕೊಂಡರಲ್ಲದೆ ನಮ್ಮ ಸಾಹಿತ್ಯವನ್ನು ನಾವು ಮುಂದುವರಿಸಲಾರೆವು. ಈಗ ಆಗಿರುವ ಯಾವ ಕೆಲಸವೂ ಸಾಹಿತ್ಯದಲ್ಲಿ ಸ್ವತಃ ಸಿದ್ಧವಾದುದೆಂದು ನಾವು ತಿಳಿಯಬಾರದು. ಪರೀಕ್ಷೆಯ ಅವಸ್ಥೆ ಇನ್ನೂ ಮುಗಿದಿಲ್ಲ. ಹೊಸ ರೂಪಗಳನ್ನಾದರೂ 'ಜಿನ್ನಾಗಿದ್ದರೆ ಸಂತೋಷ, ಇಲ್ಲದಿದ್ದರೆ ಅದು ನಮ್ಮದಲ್ಲ' ಎಂದು ಬಿಡುವ ಧೈರ್ಯವನ್ನು ನಾವು ಬಳಿಯಿಸಬೇಕು. ಹಳೆಯದಲ್ಲ ಸಾಧು ಎನ್ನುವುದು ತಪ್ಪು. ಹಾಗೆಯೇ ಹೊಸದಲ್ಲ ಸಾಧುವೆನ್ನುವುದೂ ತಪ್ಪು. ಸ್ವಾತಂತ್ರ್ಯವು ಸ್ವಾತಂತ್ರ್ಯವೆಂದು ಕರೆದುಕೊಳ್ಳುವ ದಾಸ್ಯವಾಗಬಾರದು. ಸಾಹಿತ್ಯರಂಗದಲ್ಲಿ ಕೆಲಸಮಾಡುವವರು ಈ ತತ್ತ್ವವನ್ನು ಮನಸ್ಸಿನಲ್ಲಿಡುವುದು ಅವಶ್ಯಕ.

ಒಡನೆಯೇ ಮಾಡಬೇಕಾದ ಕೆಲಸ

ಮಹನೀಯರೇ, ನಮ್ಮ ವಿದ್ಯಾಭ್ಯಾಸದಲ್ಲಿ ಕನ್ನಡಕ್ಕೆ ಸರಿಯಾದ ಸ್ಥಾನವನ್ನು ಕೊಡಿಸುವುದೂ, ಕನ್ನಡಕ್ಕೆ ಎಲ್ಲ ಭಾಷೆಗಳಿಂದ ಉತ್ತಮ ಗ್ರಂಥಗಳನ್ನು ಭಾಷಾಂತರ ಮಾಡುವುದೂ, ಕನ್ನಡ ರಾಷ್ಟ್ರವನ್ನೂ ಭಾಷೆಯನ್ನೂ ಒಂದಾಗಿ ಮಾಡುವುದೂ, ಹೊಸ ಯುಗದ ನಮ್ಮ

ಗ್ರಂಥಕರ್ತರು ಉತ್ತಮ ಗ್ರಂಥಗಳನ್ನು ಬರೆದು ನಮ್ಮ ಜನರ ಜೀವನವನ್ನು ಹಿಡಿದು ತಿದ್ದುವುದೂ ಕಾಲಕ್ರಮವಾಗಿ ಆಗುವ ಕೆಲಸ. ಈಗ ಒಡನೆ ಏನು ಮಾಡಬೇಕು ಎಂದು ತಮ್ಮಲ್ಲಿ ಯಾರಾದರೂ ಕೇಳಬಹುದು. ಇದು ನ್ಯಾಯವಾದ ಮಾತಾಗಿದೆ. ಇರುವುದಕ್ಕೆ ಮನೆ ಇಲ್ಲದಿರುವವನು ಗಂಧರ್ವನಗರವನ್ನು ಕಟ್ಟಿ ಪ್ರಯೋಜನವೇನು ? ಈಗ ನಾವು ಒಡನೆಯೇ ಮಾಡಬೇಕಾದ ಕೆಲಸಗಳೂ ಇವೆ. ಅವುಗಳನ್ನು ಕುರಿತು ಎರಡು ಮಾತನ್ನು ಹೇಳುತ್ತೇನೆ. ಈ ಕೆಲಸಗಳಲ್ಲಿ ಮೊದಲನೆಯದು, ನಮ್ಮಲ್ಲಿರತಕ್ಕ ಗ್ರಂಥಕರ್ತರಿಗೆ ಉತ್ತೇಜನ ಕೊಡುವುದು, ಎಂದರೆ ಅವರು ಮಾಡುತ್ತಿರುವ ಕೆಲಸಕ್ಕೆ ಅವರಿಗೆ ತಕ್ಕ ಪ್ರತಿಫಲ ದೊರೆಯುವಂತೆ ಮಾಡುವುದು. ನಮ್ಮಲ್ಲಿ ಹಲವರು ಈಗ ಇತರ ವಿಧದಲ್ಲಿ ಜೀವನಮಾಡಿಕೊಂಡು ಜೊತೆಗೆ ಸಾಹಿತ್ಯದಲ್ಲಿ ಕೆಲಸವನ್ನು ಮಾಡುತ್ತಿದ್ದೇವೆ. ಇಂಥವರಿಂದಲೇ ಸಾಹಿತ್ಯಕ್ಕೆ ಸಾಕಾದಷ್ಟು ಸೇವೆಯಾಗುತ್ತದೆನ್ನುವುದು ಭ್ರಮೆ. ಸಾಹಿತ್ಯ ಸೇವೆಯು ಒಂದು ಉಪಾಸನೆ. ಬದುಕನ್ನು ಮುಖ್ಯವಾಗಿ ಬೇರೆಯ ಕೆಲಸಕ್ಕೆ ಕೊಟ್ಟು ಸಾಹಿತ್ಯವನ್ನು ವಿರಾಮ ಕಾಲಕ್ಕೆ ಉಳಿಸಿಕೊಂಡಿರುವವನು ಸಾಹಿತ್ಯರಂಗದಲ್ಲಿ ಬದುಕನ್ನು ಸಂಪೂರ್ಣವಾಗಿ ಸಾಹಿತ್ಯಕ್ಕೆ ಕೊಡುವವನಿಗೆ ಸಾಧ್ಯವಾದ ಮೆಟ್ಟಿಲನ್ನು ಎರಲಾರನು. ವಿರಾಮದಲ್ಲಿ ಕೆಲಸಮಾಡುವವರಿಂದಲೂ ಒಳ್ಳೆಯ ಕೆಲಸ ನಡೆಯಬಹುದು. ಆದರೆ ಅದು ಜನಕ್ಕೆ ಎಷ್ಟು ಬೇಕೋ ಅಷ್ಟು ಆಗುವುದಿಲ್ಲ. ಇಂದಿಗಲ್ಲದಿದ್ದರೆ ಇನ್ನು ಹತ್ತು ವರುಷಕ್ಕಾದರೂ ಇಷ್ಟೆತ್ತು ವರುಷಕ್ಕಾದರೂ ಕನ್ನಡದಲ್ಲಿ ಒಳ್ಳೆಯ ಪುಸ್ತಕಗಳನ್ನು ಬರೆದರೆ ಸಾಮಾನ್ಯವಾಗಿ ಜೀವನಕ್ಕೆ ಸಾಕಾದಷ್ಟು ಪ್ರತಿಫಲ ಸಿಕ್ಕುತ್ತದೆಂಬ ಭರವಸೆ ಬರೆಯುವವರಿಗೆ ಬರಬೇಕು. ಧನವಂತರ ಆಶ್ರಯದಿಂದ ಮಾತ್ರ ಸಾಹಿತ್ಯವು ಬೆಳೆಯುವ ದಿನವಲ್ಲ ಇದು. ಗ್ರಂಥಕಾರನು ಸಮಸ್ತ ಪ್ರಜೆಗಾಗಿ ದುಡಿಯುತ್ತಾನೆ ; ಸಮಸ್ತ ಪ್ರಜೆಯೂ ಅವನಿಗೆ ಜೀವನವನ್ನು ಕೊಡಬೇಕು. ಪುಸ್ತಕವನ್ನು ಬರೆದು ಜೀವಿಸುವವರು ಪೊಳ್ಳು ಪುಸ್ತಕಗಳನ್ನು ಬರೆದು ಹಣಸಂಪಾದಿಸುವಂತಾದರೆ ಏನುಮಾಡುವುದು ಎನ್ನಬಹುದು. ಆದರೆ ಈ ಸಂದರ್ಭದಲ್ಲಿ ಹತ್ತು ಜನ ಪೊಳ್ಳು ಪುಸ್ತಕ

ಗಳನ್ನು ಬರೆದು ಧನವನ್ನು ಸಂಪಾದಿಸುವೆವೆಂದರೆ ಒಬ್ಬನಾದರೂ ಕೀರ್ತಿಗಾಗಿ ಒಂದು ಉತ್ತಮವಾದ ಗ್ರಂಥವನ್ನೇ ಬರೆಯುವನು. ನಮ್ಮ ಜನರು ಮುಂದಕ್ಕೆ ಇಂಥವರಿಗೆ ಜೀವನದ ವೇತನವನ್ನು ಕೊಡುವಂತೆ ಆಗಬೇಕಾದರೆ ಈಗ ಅಚ್ಚಿನ ಖರ್ಚು ಏಳುವಂತಾದರೂ ಗ್ರಂಥಕರ್ತರಿಗೆ ಸಹಾಯಮಾಡಬೇಕು. ಬರೆದವರಿಗೆಲ್ಲ ಹಿಡಿ ಹೊನ್ನು ಕೊಡಿ ಎಂದು ನಾನು ಹೇಳುವುದಿಲ್ಲ. ಒಳ್ಳೆಯ ಪುಸ್ತಕವೆಂದು ತೋರಿದುದರ ಒಂದೊಂದು ಪ್ರತಿಯನ್ನು ಎಲ್ಲರೂ ಕೊಳ್ಳಿರಿ, ಅಷ್ಟೇ. ಒಬ್ಬನು ಕೊಂಡು ಹತ್ತುಜನ ಓದಬೇಡಿರಿ, ಅಂಗಡಿಯಲ್ಲಿ ನೋಡಿ ಅಲ್ಲಿಯೇ ಇಡಬೇಡಿರಿ. ನೀವು ಓದಿ ಮುಗಿಸಿರುವ ಪುಸ್ತಕವನ್ನಾದರೂ ಮನೆಯವರಿಗೆಂದು ತಂದುಕೊಡಿರಿ. ನೀವು ಓದಿದಾಗ, ಇದೇನು ಸ್ಕಾಟಿನ ನಾವಲಿನ ಹಾಗೆ ಇದೆಯೋ ಎಂದು ತೋರಿದರೂ ಸ್ಕಾಟಿನ ನಾವಲನ್ನು ಕಾಣದ ಮನೆಯ ಹೆಂಗಸರಿಗೆ ಮಕ್ಕಳಿಗೆ ಚೆನ್ನಾಗಿರಬಹುದೆಂದು ತೋರುವ ಪುಸ್ತಕದ ಒಂದು ಪ್ರತಿಯನ್ನು ಅವರಿಗೆ ತಂದುಕೊಡಿರಿ. ಈಗ ನಮ್ಮಲ್ಲಿ ಸಾಮಾನ್ಯವಾಗಿ ಒಳ್ಳೆಯ ಪುಸ್ತಕವೆನ್ನುವುದು ಯಾವುದೂ ಎರಡನೆಯ ಮುದ್ರಣಕ್ಕೆ ಬರುವುದೇ ದುಸ್ತರ; ನಾಲ್ಕು ಐದು ಮುದ್ರಣಗಳಿಗೆ ಬರುವುದೆನ್ನುವುದು ಇಲ್ಲವೇ ಇಲ್ಲ. ನಾನು ಇದುವರೆಗೆ ನೋಡಿರುವ ಕನ್ನಡದ ಪುಸ್ತಕಗಳಲ್ಲಿ ಹತ್ತನೆಯ ಮುದ್ರಣಕ್ಕೆ ಬಂದಿರುವ ಪುಸ್ತಕವು ಒಂದೇ: ಅದು ಪಂಡಿತರಿಂದ ವರಿಶೋಧಿಸಲ್ಪಟ್ಟ ಯಾರೋ ಒಬ್ಬ ಮಹನೀಯರ ಸ್ವಕೀಯ ಮುದ್ರಾಶಾಲೆಯಲ್ಲಿ ಮುದ್ರಿಸಲ್ಪಟ್ಟ ಶನಿವೇವರ ಮಹಾತ್ಮ್ಯ. ಇನ್ನೊಂದು ಮಾತು: ನಮ್ಮಲ್ಲಿ ಓದಬಲ್ಲ ಜನ ಬಹಳ ಕಡಮೆ. ಓದು ಬಲ್ಲವರು ತಾವು ಓದಿ ಚೆನ್ನಾಗಿದೆಯೆಂದುಕೊಂಡ ಬರಹವನ್ನು ಓದಲಾರದವರಿಗೆ ತಿಳಿಸುವುದಕ್ಕೆ ಸಾಧ್ಯವಾದ ಏರ್ಪಾಡುಗಳನ್ನು ಮಾಡಬೇಕು. ಜೈಮಿನಿ ಭಾರತವೂ ಕುಮಾರವ್ಯಾಸ ಭಾರತವೂ ನಮ್ಮ ಜನರಲ್ಲಿ ಹಿಂದೆ ವಾಡಿಕೆಗೆ ಬಂದುದು ಹೀಗೆಯೇ. ಆ ಕಾವ್ಯಗಳು ವಾಡಿಕೆಗೆ ಬಂದ ಹಾಗೆಯೇ ನಮ್ಮ ಹೊಸ ಗ್ರಂಥಗಳೂ ವಾಡಿಕೆಗೆ ಬರಬೇಕು; ನಾವು ಅದೇ ಏರ್ಪಾಡನ್ನು ಈಗಲೂ ಮಾಡಬೇಕು. ಹಳೆಯ ಕಾವ್ಯಗಳನ್ನೂ ಹೊಸ ಕಾವ್ಯಗಳನ್ನೂ ಜನರಲ್ಲಿ ಓದಿಸಿ ಜನರ ಸಾಹಿತ್ಯಾಭಿರುಚಿ

ವೃದ್ಧಿಯಾಗುವಂತೆಯೂ ಶುದ್ಧವಾಗುವಂತೆಯೂ ಯತ್ನಿಸಬೇಕು. ನಮ್ಮಲ್ಲಿ ಇರುವ ಪುಸ್ತಕಗಳು ಜನರಲ್ಲಿ ಬಳಕೆಗೆ ಬಂದಿಲ್ಲ; ಇಂತಹ ಪುಸ್ತಕ ಇದೆ ಎಂಬುದೇ ಜನರಿಗೆ ತಿಳಿದಿಲ್ಲ. ಇದಕ್ಕೆ ಇಂತಹ ಏರ್ಪಾಡು ಅವಶ್ಯಕ.

ನಮ್ಮ ಸೀಮೆಯ ನಾಟಕದ ಸುಧಾರಣೆ

ಜನರ ವಿದ್ಯಾಭ್ಯಾಸಕ್ಕೆ ನಾಟಕದಷ್ಟು ಅನುಕೂಲವಾದ ಸಾಧನ ಎಲ್ಲ. ನಮ್ಮ ಸೀಮೆಯ ನಾಟಕ ರಂಗವನ್ನು ಎಷ್ಟು ಬೇಗ ಯಾವ ರೀತಿಯಿಂದ ನಮ್ಮ ಜನರ ಏಳಿಗೆಯ ರಥಕ್ಕೆ ಹೊಡೆಬಹುದು ಎಂಬುದನ್ನು ಒಡನೆಯೇ ನಾವು ಆಲೋಚಿಸಬೇಕಾಗಿದೆ. ಜನದ ಮನಸ್ಸನ್ನೇ ತಿದ್ದಬೇಕಾದರೆ ನಾಟಕದಷ್ಟು ಅನುಕೂಲವಾದ ಸಾಧನ ಬೇರೆ ಒಂದಿಲ್ಲ. ಈಗ ನಮ್ಮ ನಾಟಕವು ಯಾವುದೋ ಕಾಡುದಾರಿಯಲ್ಲಿ ಬಿದ್ದು ಹೋಗಿದೆ. ಈಚೆಗೆ ಅದರಲ್ಲಿ ನಾರದನಿಗೆ ಬಂದಿರುವ ಗತಿಯನ್ನೂ, ಕಬೀರದಾಸನ ಭಕ್ತಿಗೆ ಬಂದಿರುವ ವಿಕಾರ ಸ್ವರೂಪವನ್ನೂ, ರಾಮದಾಸನ ಕನಿಕರವು ಚಿತ್ರಿತವಾಗುವ ವಿಚಿತ್ರ ರೀತಿಯನ್ನೂ ನೋಡಿದರೆ ಇದು ವ್ಯಕ್ತವಾಗುವುದು. ಸಿಕ್ಕಿ ಸಿಕ್ಕಿ ದಾಗ ನಿಂತು ದೀರ್ಘವಾಗಿ ರಾಗಾಲಾಪನ ಮಾಡುವ ಪಾತ್ರಗಳ ಅನೌಚಿತ್ಯವನ್ನು ಕುರಿತು ಬಹಳ ಹೇಳಬೇಕಾದುದಿಲ್ಲ. ಜನಕ್ಕೆ ಸಂಗೀತ ಬೇಕಾಗಿದೆ; ಎಷ್ಟು ಅವಶ್ಯಕವೋ ಅಷ್ಟನ್ನು ಇಟ್ಟುಕೊಂಡು ಹೆಚ್ಚಾದ ಭಾಗವನ್ನೆಲ್ಲ ಬಿಟ್ಟು ನಾವು ನಾಟಕವನ್ನು ಸುಧಾರಿಸಬೇಕಾಗಿದೆ. ಹಳೆಯ ವಿಷಯಗಳನ್ನೇ ವಸ್ತುವಾಗಟ್ಟುಕೊಂಡು ನಿಜವಾದ ಭಕ್ತಿ ಯಾವುದು, ನಿಜವಾದ ಪ್ರಜಾ ವಾತ್ಸಲ್ಯ ಯಾವುದು, ನಿಜವಾದ ನಾರದನೆಂಥವನಿರಬಹುದು ಎಂದು ಸಂಸ್ಕೃತವಾದ ದೃಷ್ಟಿಯಿಂದ ನಾವು ತಿಳಿದು ನೋಡುವವರ ದೃಷ್ಟಿಗೆ ಸಂಸ್ಕಾರವಾಗುವಂತೆ ತೋರಿಸಬೇಕಾಗಿದೆ. ಇಂಗ್ಲೀಷಿನಲ್ಲಿ ನಾಟಕವು ಅತ್ಯುನ್ನತ ಸ್ಥಿತಿಗೆ ಬಂದುದಕ್ಕೆ ಮುಖ್ಯ ಕಾರಣಗಳಲ್ಲಿ ಬಿಡಿ ವೃತ್ತವು ರಂಗದಲ್ಲಿ ಉಪಯೋಗಕ್ಕೆ ಬಂದುದು ಒಂದು. ಈ ವೃತ್ತವು ಗದ್ಯದಂತೆ ಸರಳವಾದ ರೀತಿಯೊಡನೆ ಪದ್ಯದ ನಿಯಮದ ಅತ್ಯವಶ್ಯ ಭಾಗವನ್ನು ಸೇರಿಸುತ್ತದೆ. ಈ ವೃತ್ತದಲ್ಲಿ ಬರೆದು ಹಳೆಯ ವಿಷಯಗಳನ್ನೇ ಆದರೂ ಹೊಸರೀತಿಯಲ್ಲಿ

ಪ್ರತಿಪಾದಿಸುವ ನಾಟಕಗಳು ನಮ್ಮ ರಂಗಕ್ಕೆ ಬೇಕಾಗಿವೆ. ಇವುಗಳನ್ನು ಬರೆಯುವುದು ಹೇಗೋ ಹಾಗೆ ಇಂತಹ ನಾಟಕಗಳನ್ನು ಅಭಿನಯಿಸುವುದೂ ನವೀನ ಸಂಸ್ಕೃತಿಯ ತರುಣರಿಗೆ ಮಾತ್ರ ಸಾಧ್ಯ. ಹಳೆಯ ರೀತಿಯ ನಟರು ಇಂಥ ನಾಟಕಗಳನ್ನು ಸುಲಭವಾಗಿ ಸ್ವೀಕರಿಸುವುದಿಲ್ಲ. ಆದುದರಿಂದ ನಮ್ಮ ನಾಟಕ ರಂಗವನ್ನು ಜನದ ಮೇಲ್ಮೈಗೆ ಸಾಧನವಾಗಿ ಮಾಡುವುದು ನಮ್ಮ ಸುಸಂಸ್ಕೃತ ತರುಣ ಮಂಡಲವನ್ನು ಸೇರಿದ ಕೆಲಸವಾಗಿದೆ.

ಆಡಳಿತದಲ್ಲಿ ಕನ್ನಡ

ಇದಲ್ಲದೆ, ನಾವು ನಮ್ಮ ಸೀಮೆಯ ಆಡಳಿತದಲ್ಲಿ ಸಾಧ್ಯವಾದಲ್ಲಿಲ್ಲ ಕನ್ನಡವನ್ನು ಒಡನೆಯೇ ವಾಡಿಕೆಗೆ ತರಬೇಕು. ಇಂಗ್ಲೀಷಿನಲ್ಲಿ ಕೆಲಸ ನಡೆಯುವ ಸಂಸ್ಥೆಗಳಲ್ಲಿ, ನಮ್ಮಲ್ಲಿ ಹಿರಿಯರಾದವರನ್ನೇಕರು ಆ ಭಾಷೆಯ ಪರಿಚಯವಿಲ್ಲದ ಕಾರಣ ಭಾಗಗಳಾಗಲಾರರು. ಇಂಥವರ ಪ್ರಪಂಚ ಜ್ಞಾನದ ಫಲವು ನಮ್ಮ ಆಡಳಿತಕ್ಕೆ ಸಿಕ್ಕಬೇಕಾದರೆ ಕೆಲಸವೆಲ್ಲ ಕನ್ನಡ ದಲ್ಲಿ ನಡೆಯಬೇಕು. ಕಾಯಿದೆ ಕಾನೂನುಗಳೂ ಕನ್ನಡದಲ್ಲಿ ಮುಖ್ಯವಾಗಿ ಪ್ರಚುರವಾಗಬೇಕು. ಅವು ಆಗುವುದು ಜನರಿಗಾಗಿ, ಅವು ಇರುವುದು ಅವರಿಗೆ ತಿಳಿಯದ ಭಾಷೆಯಲ್ಲಿ. ಇದರಿಂದ ಯಾವ ಪ್ರಯೋಜನವೂ ಇಲ್ಲ. ನ್ಯಾಯಾಸ್ಥಾನಗಳಲ್ಲಂತೂ ಇಂಗ್ಲೀಷಿನ ವ್ಯವಹರಣೆ ಕೇವಲ ಅನುಚಿತವೆಂದೇ ಹೇಳಬೇಕು. ದೂರು ಹೊತ್ತುಕೊಂಡು ನ್ಯಾಯಾಧೀಶನ ಮುಂದೆ ನಿಂತಿರುವವನ ಮೇಲೆ ದೂರನ್ನು ಬರೆಯುವುದು ಇಂಗ್ಲೀಷಿನಲ್ಲಿ, ಅದನ್ನು ಕುರಿತು ರುಜುವಾತನ್ನು ಬರೆದು ಕೊಳ್ಳುವುದು ಇಂಗ್ಲೀಷಿನಲ್ಲಿ; ಆಮೇಲೆ ಅದನ್ನು ಓದಿ ಅವನಿಗೆ ಅರ್ಥ ಹೇಳಬೇಕು. ಲಾಯರುಗಳ ವಾದ ಇಂಗ್ಲೀಷಿನಲ್ಲಿ, ತೀರ್ಪು ಇಂಗ್ಲೀಷಿನಲ್ಲಿ. ಇದೆಲ್ಲ ತೀರ ಹಾಸ್ಯಾಸ್ಪದವಾಗಿದೆ. ಸಂಬಂಧಪಟ್ಟ ಕೆಲಜನಕ್ಕೆ ತೊಂದರೆಯಾಗುವುದು ಮಾತ್ರವಲ್ಲದೆ ಇದರಿಂದ ನಮಗೆ ಇನ್ನೊಂದು ನಷ್ಟವಿದೆ. ಕೋರ್ಟು ಕಚೇರಿಗಳು ವಯಸ್ಸಾದವರಿಗೆ ನಾಗರಿಕತೆಯ ಕೆಲಸದ ವಿಷಯದಲ್ಲಿ ಪಾಠಶಾಲೆಗಳು. ಇವುಗಳಿಂದ ನಾಗರಿಕನ ಕರ್ತವ್ಯ ವೆಂಥದೆಂಬ ಜ್ಞಾನವು ಹಲ ರೀತಿಯಲ್ಲಿ ಜನರಲ್ಲಿ ಹರಡುತ್ತದೆ. ಈ

ಸಂಸ್ಥೆಗಳಲ್ಲಿ ಕೆಲಸವು ಇಂಗ್ಲೀಷಿನಲ್ಲಿ ನಡೆಯುವುದರಿಂದ ನಮ್ಮ ಜನಕ್ಕೆ ಈ ಉಪಯೋಗವು ಇಲ್ಲದಂತಾಗಿದೆ. ಎಲ್ಲ ಜನರ ಜ್ಞಾನದ ಫಲವನ್ನೂ ಆಡಳಿತವು ಪಡೆಯುವುದೂ, ಎಲ್ಲ ಜನಕ್ಕೂ ಆಡಳಿತದ ಸ್ವರೂಪವು ತಿಳಿಯುವುದೂ ರಾಜ್ಯದ ಏಳಿಗೆಯ ಮೂಲ ತತ್ತ್ವಗಳು. ನಾವು ಈ ತತ್ತ್ವಗಳನ್ನು ಸಾಧಿಸಬೇಕಾದರೆ ಕನ್ನಡ ನಾಡಿನ ಆಡಳಿತದ ಕೆಲಸವೆಲ್ಲ ಕನ್ನಡದಲ್ಲಿ ನಡೆಯುವಂತೆ ಮಾಡಬೇಕು.

ಉಪಸಂಹಾರ

ಮಹನೀಯರೆ, ಒಂದಾನೊಂದು ಕಾಲದಲ್ಲಿ ಭಾರತವರ್ಷದ ಜೀವನವಾಹಿನಿ ಹೊಳೆದುಂಬಿ ಎರಡು ದಡವನ್ನೂ ಮುಟ್ಟಿ ಹರಿಯುತ್ತಿತ್ತು. ದೇಶದಲ್ಲೆಲ್ಲ ಹರಡಿರುವ ಶಿಲ್ಪ ಚಿತ್ರಗಳಿಂದ, ಎಲ್ಲೆಡೆಯೂ ಕಾಣುವ ಕಾವ್ಯ ಗೀತಗಳಿಂದ, ಎಲ್ಲ ಜನದಲ್ಲಿಯೂ ಹರಡಿರುವ ತತ್ತ್ವ ಜ್ಞಾನ ವಿನಯದಿಂದ ಇದು ಸ್ಪಷ್ಟವಾಗಿ ತಿಳಿಯುತ್ತದೆ. ಈ ಪೂರ್ಣ ಪ್ರವಾಹದ ಜೀವನಸಂಪತ್ತಿನಲ್ಲಿ ಕರ್ಣಾಟಕವು ಇನ್ನು ಯಾವ ನಾಡಿಗಿಂತಲೂ ಕಡಿಮೆಯಲ್ಲದೆ ಭಾಗಿಯಾಗುತ್ತಾ ಎಂದು ನಮ್ಮ ಸೀಮೆಯ ಕಲೆಯಿಂದಲೂ ಇತಿಹಾಸದಿಂದಲೂ ಕಾಣುತ್ತದೆ. ಅಂದು ಹಾಗೆ ತುಂಬಿ ಹರಿದ ಜನಜೀವನವು ಇಂದು ನೋಡಿದರೆ ವಿಶಾಲವಾದ ಮರಳ ಶಯ್ಯೆಯಲ್ಲಿ ಬಹು ಭಾಗವನ್ನೆಲ್ಲ ಬಿಟ್ಟು ಏಕದೇಶವಾಗಿ ಹರಿಯುವ ನದಿಯಂತೆ ಸಂಕುಚಿತವಾಗಿ ಹೋಗಿದೆ ಈ ವಾಹಿನಿಯು ಪುನಃ ಪೂರ್ಣ ಪ್ರವಾಹವಾಗಬೇಕು. ಇದಕ್ಕೆ ಎಲ್ಲ ನಾಡ ಜನರೂ ಸೇರಿ ಕೆಲಸಮಾಡಬೇಕಾಗಿದೆ. ಕನ್ನಡ ನಾಡು ಸುಂದರವಾದ ನಾಡು, ಕನ್ನಡ ಮಾತು ಸುಂದರವಾದ ಮಾತು; ಕನ್ನಡ ಸಾಹಿತ್ಯವು ಈ ಸುಂದರವಾದ ನಾಡಿನ ಈ ಸುಂದರವಾದ ಮಾತಿನ ವ್ಯಕ್ತಿತ್ವದಿಂದ ಭಾರತ ಭೂಮಿಯ ಹೆಮ್ಮೆಗೆ ಮೆರುಗನ್ನು ಕೊಡಬೇಕಾಗಿದೆ. ನಮಗೆ ಬೇರೆ ಭಾಷೆಗಳ ವಿಷಯದಲ್ಲಿ ಹಗೆಯಿಲ್ಲ, ಅಸಾಯೆಯಿಲ್ಲ. ಅವು ಚೆನ್ನಾಗಿ ಬಾಳಲಿ ಎಂದೇ ನಮ್ಮ ಆಸೆ. ಅವೂ ಚೆನ್ನಾಗಿ ಬಾಳಬೇಕು, ನಮ್ಮ ಭಾಷೆಯೂ ಚೆನ್ನಾಗಿ ಬಾಳಬೇಕು; ಈ ಚೆನ್ನವಾದ ಬಾಳೆಂಬುದು ವಿಶಾಲವಾಗಬೇಕು. ಪೂರ್ವದಲ್ಲಿ ಯಾವ ನಿತ್ಯ ನಿಯಮಗಳನ್ನು ಹಿಡಿದು ನಮ್ಮ ದೇಶವು

ಮುಂದುವರಿಯಿತೆಂಬುದನ್ನೂ, ಯಾವ ನಿಯಮಗಳ ಉಲ್ಲಂಘನೆಯಿಂದ ಅದಕ್ಕೆ ಅಮಂಗಳ ಪ್ರಾಪ್ತಪಾಯಿತೆಂಬುದನ್ನೂ, ಮತ್ತೆ ಏನುಮಾಡಿದರೆ ನಾವು ಉದ್ಧಾರವಾಗಬಹುದೆಂಬುದನ್ನೂ ಆಲೋಚಿಸಿ ಎಲ್ಲರಿಗೂ ತಿಳಿಯುವಂತೆ ಹೇಳುವುದು ಸಾಹಿತ್ಯ ಕಲೋಪಾಸಕರ ಕೆಲಸ. ಈ ಕೆಲಸವನ್ನು ತಾವು ಕೈಕೊಂಡಿದ್ದೀರಿ. ತಾವು ಇದರಲ್ಲಿ ಕೃತಕೃತ್ಯರಾಗಬೇಕೆಂದು ನಾನು ಹಾರೈಸುತ್ತೇನೆ.

ಮಹನೀಯರೆ, ಈ ಭಾಷಣವು ಬಹು ದೀರ್ಘವಾಗಿಹೋಯಿತು. ಇನ್ನು ನಾನು ತಮ್ಮ ಕಾಲವನ್ನು ತೆಗೆದುಕೊಳ್ಳುವುದಿಲ್ಲ. ಈ ಮಧ್ಯೆ ನಾನು ಹೇಳಿರುವ ಮಾತುಗಳಲ್ಲಿ ತಮ್ಮಲ್ಲಿ ಯಾರಿಗಾದರೂ ಮನಸ್ಸಿಗೊಪ್ಪದ ಮಾತು ಕೆಲವು ಇರಬಹುದು. ಹಾಗೇನಾದರೂ ಇದ್ದರೆ ಅಂಥ ಮಾತು ತಾವೆಲ್ಲ ತೋರಿರುವ ಅತ್ಯಧಿಕ ವಿಶ್ವಾಸದಿಂದಂಟಾದ ಸಲಿಗೆಯಿಂದ ಬಂದಿತೆಂದು ಭಾವಿಸಿ ಮನ್ನಿಸಿರಿ. ಅನೇಕ ಮಹನೀಯರು ತನ್ನ ಸೇವೆಗಾಗಿ ಸೇತುವೆಯನ್ನು ಕಟ್ಟುತ್ತಿರುವಲ್ಲಿ ಸ್ವಲ್ಪ ದೂಳನ್ನು ತಂದು ಕೊಡುವದ ಅಳಿಲೊಂದನ್ನು ಹಿಡಿದು ಕನ್ನಡ ನಾಡು ಇಂದದರ ಬೆನ್ನನ್ನು ತಡವಿದೆ. ಈ ಪ್ರೇಮದ ಗುರುತು ಇನ್ನೆಂದೆಂದಿಗೂ ನನ್ನ ಬೆನ್ನಮೇಲೆ ನಿಲ್ಲುವುದು. ಅದಕ್ಕೆ ಸದಾ ಕಾಲದಲ್ಲಿಯೂ ಅರ್ಹನಾಗಿರುವಂತೆ ನನ್ನ ಜೀವನವನ್ನು ಭಗವಂತನು ತಿದ್ದಲಿ. ಇನ್ನು, ಕನ್ನಡ ನಾಡು ತನ್ನ ಮಕ್ಕಳಿಂದ ಸದಾ ಕಾಲದಲ್ಲಿಯೂ ಉತ್ತಮವಾದ ಸೇವೆಯನ್ನೇ ಪಡೆಯುವಂತಾಗಲೆಂದೂ ಈ ನಮ್ಮ ನಾಡು, ನಮ್ಮ ಮಾತು, ನಮ್ಮ ಜನಕ್ಕೆ ಶುಭವಾಗಲೆಂದೂ ನಾವು ಭಾರತವರ್ಷದ ದೇಶಗಳಲ್ಲಿಯೂ ಪ್ರಪಂಚದ ಜನಗಳಲ್ಲಿಯೂ ತಲೆಯೆತ್ತಿಕೊಂಡು ನಡೆಯುವಂತಾಗಲೆಂದೂ ತಮ್ಮೆಲ್ಲರ ಪರವಾಗಿ ಸರ್ವಾಂತರ್ಯಾಮಿಯೂ ಸರ್ವಶಕ್ತನೂ ಕೃಪಾಸಾಗರನೂ ಆದ ಭಗವಂತನನ್ನು ಪ್ರಾರ್ಥಿಸಿ ಈ ಭಾಷಣವನ್ನು ಮುಗಿಸುತ್ತೇನೆ.

ಶ್ರೀನಿವಾಸ ರಚಿತ

<p>ಕೆಲವು ಸಣ್ಣ ಕತೆಗಳು</p> <p>ಬಿನ್ನಹ (ಗೀತೆಗಳು)</p> <p>ಶಾಂತಾ (ಸಣ್ಣ ದೃಶ್ಯ)</p> <p>ಸಾವಿತ್ರಿ (,,)</p> <p>ಸಣ್ಣ ಕತೆಗಳು</p> <p>ಸಾಹಿತ್ಯ (ಉಪನ್ಯಾಸ)</p> <p>ಅರುಣ (ಸಪ್ತಗಳು)</p> <p>ವಿಮರ್ಶೆ ೧ (ಲೇಖನಗಳು)</p> <p>ಉಷಾ (ಸಣ್ಣ ದೃಶ್ಯ)</p> <p>ಸುಬ್ಬಣ್ಣ (ಒಂದು ಕತೆ)</p> <p>ತಾಳೀಕೋಟೆ (ಒಂದು ಪ್ರಕರಣ)</p> <p>ವಿಮರ್ಶೆ ೨ (ಲೇಖನಗಳು)</p> <p>ನಾಲ್ಕು ಸಣ್ಣ ಕತೆಗಳು</p> <p>ಕನ್ನಡದ ಸೇವೆ (ಒಂದು ಛಾಪಣ)</p> <p>ಮಂಜುಳಾ (ಸಾಮಾಜಿಕ ದೃಶ್ಯ)</p> <p>ತಾವರೆ (ಸಪ್ತಗಳು)</p> <p>ಕರ್ಣಾಟಕದ ಜನತೆಯ ಸಂಸ್ಕೃತಿ (ಉಪನ್ಯಾಸ)</p> <p>ಚೆಲುವು (ಸಪ್ತಗಳು)</p>	<p style="text-align: right;">* ದೃಶ್ಯ)</p> <p>ವಿಮರ್ಶೆ ೩ (ಲೇಖನಗಳು)</p> <p>ಯಶೋಧರಾ (ನಾಟಕ)</p> <p>ಮಲಾರ (ಸಪ್ತಗಳು)</p> <p>ಸಣ್ಣ ಕತೆಗಳು ೪</p> <p>ರವೀಂದ್ರನಾಥ ಠಾಕೂರರು</p> <p>ಸಣ್ಣ ಕತೆಗಳು ೫</p> <p>ಶ್ರೀ ರಾಮಕೃಷ್ಣ</p> <p>ತಿರುಪಾಣಿ (ನಾಟಕ)</p> <p>ಕರ್ಣಾಟಕದ ಜನಪದ ಸಾಹಿತ್ಯ (ಉಪನ್ಯಾಸ)</p> <p>ಕಾಕನಕೋಟೆ (ನಾಟಕ)</p> <p>ಆದಿಕವಿ ವಾಲ್ಮೀಕಿ</p> <p>ವಿಮರ್ಶೆ ೪ (ಲೇಖನಗಳು)</p> <p>ಸಣ್ಣ ಕತೆಗಳು ೬</p> <p>ಗೌಡರ ಮಲ್ಲಿ (ಸಪ್ತಕಥೆ)</p> <p>ರಾಮನವಮಿ (,,)</p> <p>ಮೂಕನ ಮಕ್ಕಳು (,,)</p>
---	---

(ಇಂಗ್ಲೀಷಿನಲ್ಲಿ)

Popular Culture in Karnataka

The Poetry of Valmiki

Short Stories (in four volumes)

Subbanna

ಈ ಪುಸ್ತಕಗಳು ದೊರೆಯುವ ಸ್ಥಳಗಳು —

ಬೆಂಗಳೂರು ಪ್ರೆಸ್, ಮೈಸೂರು ರೋಡ್, ಬೆಂಗಳೂರು ಸಿಟಿ
43-44, ಗವಿಪುರದ ವಿಸ್ತರಣ, ಬಸವನಗುಡಿ ಟಿಪಾಲು
ಮನೋಹರ ಗ್ರಂಥ ಭಂಡಾರ, ಧಾರವಾಡ

